



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IVA	ಬೆಂಗಳೂರು, ಗುರುವಾರ, ೨೯, ಡಿಸೆಂಬರ್, ೨೦೨೨ (ಪುಷ್ಯ, ೦೮, ಶಕವರ್ಷ, ೧೯೪೪) BENGALURU, THURSDAY, 29, DECEMBER, 2022 (PUSHYA, 08, SHAKAVARSHA, 1944)	ಸಂ. ೬೨೦ No. 620
-------------------------	--	--------------------

ಕರ್ನಾಟಕ ವಿಧಾನಸಭೆ

ಹದಿನೈದನೇ ವಿಧಾನಸಭೆ

ಹದಿನಾಲ್ಕನೇ ಅಧಿವೇಶನ

ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕ, 2022

(2022ರ ವಿಧಾನಸಭೆಯ ವಿಧೇಯಕ ಸಂಖ್ಯೆ-36)

ಮೂಲ ವಿಜ್ಞಾನಗಳು, ತಂತ್ರಜ್ಞಾನ, ಇಂಜಿನಿಯರಿಂಗ್‌ನ ಎಲ್ಲಾ ವಿಭಾಗಗಳು, ಕಲೆ, ವ್ಯವಸ್ಥಾಪನೆ, ವಾಣಿಜ್ಯ, ಸಮಾಜವಿಜ್ಞಾನ ಮತ್ತು ಮಾನವಿಕ ವಿಷಯಗಳು (Humanities) ಹಾಗೂ ಶಿಕ್ಷಣದಲ್ಲಿ ಆನ್ವಯಿಕ ವಿಶ್ವವಿದ್ಯಾಲಯ ಶಿಕ್ಷಣವನ್ನು ಪ್ರೋತ್ಸಾಹಿಸಲು ಮತ್ತು ಪ್ರಗತಿಯನ್ನು ಕೈಗೊಳ್ಳಲು ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಆನುಷಂಗಿಕವಾದ ವಿಷಯಗಳಿಗಾಗಿ ರಾಜ್ಯ ಒಕ್ಕಲಿಗರ ಸಂಘ (ನೊಂದಣಿ) ಮೂಲಕ ಖಾಸಗಿ ವಲಯದಲ್ಲಿ ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಲು ಮತ್ತು ನಿಗಮಿತಗೊಳಿಸಲು ಒಂದು ವಿಧೇಯಕ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಮೂಲ ವಿಜ್ಞಾನಗಳು, ಇಂಜಿನಿಯರಿಂಗ್‌ನ ಎಲ್ಲಾ ವಿಭಾಗಗಳು, ಕಲೆ, ವ್ಯವಸ್ಥಾಪನೆ, ವಾಣಿಜ್ಯ, ಸಮಾಜವಿಜ್ಞಾನ ಮತ್ತು ಮಾನವಿಕ ವಿಷಯಗಳು (Humanities) ಹಾಗೂ ಶಿಕ್ಷಣದಲ್ಲಿ ಆನ್ವಯಿಕ ವಿಶ್ವವಿದ್ಯಾಲಯ ಶಿಕ್ಷಣವನ್ನು ಪ್ರೋತ್ಸಾಹಿಸಲು ಮತ್ತು ಪ್ರಗತಿಯನ್ನು ಕೈಗೊಳ್ಳಲು ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಆನುಷಂಗಿಕವಾದ ವಿಷಯಗಳಿಗಾಗಿ ರಾಜ್ಯ ಒಕ್ಕಲಿಗರ ಸಂಘ (ನೊಂದಣಿ) ಮೂಲಕ ಖಾಸಗಿ ವಲಯದಲ್ಲಿ ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೊರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

ಅಧ್ಯಾಯ - I ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ಅಧಿನಿಯಮ, 2022 ಎಂದು ಕರೆಯತಕ್ಕದ್ದು.

(2) ಇದು ಇಡೀ ಕರ್ನಾಟಕ ರಾಜ್ಯಕ್ಕೆ ವ್ಯಾಪ್ತವಾಗತಕ್ಕದ್ದು.

(3) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದ ಅಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪರಿಭಾಷೆಗಳು.- ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

(ಎ) "ವಿದ್ಯಾ ವಿಷಯಕ ಪರಿಷತ್ತು (ಅಕೆಡೆಮಿಕ್ ಕೌನ್ಸಿಲ್)" ಎಂದರೆ, 26ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಲಾದಂತೆ ವಿಶ್ವವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತು;

(ಬಿ) "ಕಾರ್ಯಸೂಚಿ ವಿಷಯಗಳು", ಎಂದರೆ, ಪರಿನಿಯಮಗಳಲ್ಲಿ ಹೆಸರಿಸಬಹುದಾದ ಮತ್ತು ಒಂದು ಸಭೆಯಲ್ಲಿ ಆ ವಿಷಯಗಳನ್ನು ಮತ್ತು ಕಲಾಪಗಳನ್ನು ಅನುಮೋದಿಸಬಹುದೆಂದು ತಮ್ಮ ಸಮ್ಮತಿ ಸೂಚಿಸಿ ಕುಲಾಧಿಪತಿಯವರು ಮುಂಚಿತವಾಗಿಯೇ ಲಿಖಿತ ಅನುಮೋದನೆಯನ್ನು ಕೊಟ್ಟಿದ್ದಾಗ ಮಾತ್ರವೇ ಸಂದರ್ಭಾನುಸಾರ ಆಡಳಿತ ಮಂಡಳಿ ಅಥವಾ ವ್ಯವಸ್ಥಾಪನಾ ಮಂಡಳಿ ಅಥವಾ ವಿಶ್ವವಿದ್ಯಾಲಯದ ಯಾವುದೇ ಸಮಿತಿಗಳು ಅಥವಾ ಇತರ ಪ್ರಾಧಿಕಾರಗಳು ಕಾರ್ಯಸೂಚಿಯಲ್ಲಿ ಸೇರಿಸಬಹುದಾದ ಅಥವಾ ಸಭೆಯಲ್ಲಿ ಚರ್ಚೆಗೆ ತೆಗೆದುಕೊಂಡು ನಿರ್ಣಯವನ್ನು ಕೈಗೊಳ್ಳಬಹುದಾದ ಎಲ್ಲಾ ವಿಷಯಗಳು ಮತ್ತು ಕಾರ್ಯಕಲಾಪಗಳು;

(ಸಿ) "ಆಡಳಿತ ಮಂಡಳಿ" ಎಂದರೆ, 24ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದಂತೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ;

(ಡಿ) "ವ್ಯವಸ್ಥಾಪನಾ ಮಂಡಳಿ" ಎಂದರೆ 25ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದಂತೆ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ;

(ಇ) "ಕುಲಾಧಿಪತಿ", "ಕುಲಪತಿ", "ಸಹಕುಲಪತಿ" ಎಂದರೆ, ಅನುಕ್ರಮವಾಗಿ ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ ಮತ್ತು ಸಹಕುಲಪತಿ;

(ಎಫ್) "ಕ್ಯಾಂಪಸ್" ಎಂದರೆ, ಅದು ರಾಜ್ಯದೊಳಗೆ ಇರುವ ವಿಶ್ವವಿದ್ಯಾಲಯವು ಸ್ಥಾಪಿಸಿದ, ನಿರ್ವಹಿಸುವ ಒಂದು ಕ್ಯಾಂಪಸ್;

(ಜಿ) "ಸಮಿತಿಗಳು" ಎಂದರೆ, ಈ ಅಧಿನಿಯಮದಡಿಯಲ್ಲಿ ರೂಪಿಸಲಾದ ಸಮಿತಿಗಳು ಅಥವಾ ಸಂದರ್ಭಾನುಸಾರವಾಗಿ ವಿಶ್ವವಿದ್ಯಾಲಯದ ವಿವಿಧ ಕಾರ್ಯನಿರ್ವಾಹಕರು ರಚಿಸಿರುವ ಸಮಿತಿಗಳು ಮತ್ತು ಅದರಲ್ಲಿ ನಾಮನಿರ್ದೇಶನ ಸಮಿತಿ, ಹಣಕಾಸು ಸಮಿತಿ ಮತ್ತು ಅಂಥ ಇತರ ಸಮಿತಿಗಳು ಒಳಗೊಳ್ಳುತ್ತವೆ;

(ಎಚ್) "ಘಟಕ ಕಾಲೇಜು" ಎಂದರೆ, ವಿಶ್ವವಿದ್ಯಾಲಯವು ಸ್ಥಾಪಿಸಿ ನಿರ್ವಹಿಸುತ್ತಿರುವ ಒಂದು ಕಾಲೇಜು ಅಥವಾ ಸಂಸ್ಥೆ;

(ಐ) "ಹಣಕಾಸು ಸಮಿತಿ" ಎಂದರೆ, 28ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಹಣಕಾಸು ಸಮಿತಿ;

(ಜೆ) "ಸರ್ಕಾರ" ಎಂದರೆ, ಕರ್ನಾಟಕ ಸರ್ಕಾರ;

(ಕೆ) "ರಾಷ್ಟ್ರೀಯ ನಿಯಂತ್ರಕ ಸಂಸ್ಥೆಗಳು" ಎಂದರೆ, ಉನ್ನತ ಶಿಕ್ಷಣದಲ್ಲಿ ಶೈಕ್ಷಣಿಕ ಗುಣಮಟ್ಟಗಳನ್ನು ಖಾತ್ರಿಪಡಿಸಲು ನಿಯಮಗಳನ್ನು ಮತ್ತು ಷರತ್ತುಗಳನ್ನು ವಿಧಿಸುವುದಕ್ಕಾಗಿ ಕೇಂದ್ರ ಸರ್ಕಾರವು ಸ್ಥಾಪಿಸುವ, ವಿಶ್ವವಿದ್ಯಾಲಯ ಅನುದಾನ ಆಯೋಗ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ರಾಷ್ಟ್ರೀಯ ಬೋಧಕ ಶಿಕ್ಷಣ ಪರಿಷತ್ತು, ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್ತು, ವಾಸ್ತುಶಿಲ್ಪ ಪರಿಷತ್ತುದಂಥ ಒಂದು ಸಂಸ್ಥೆ ಮತ್ತು ಸರ್ಕಾರವು ಒಳಗೊಳ್ಳುತ್ತದೆ;

(ಎಲ್) "ನಿಯಮಿಸಲಾದುದು" ಎಂದರೆ, ಈ ಅಧಿನಿಯಮದಡಿಯಲ್ಲಿ ಸರ್ಕಾರವು ರಚಿಸಲಾದ ನಿಯಮಗಳ ಮೂಲಕ ನಿಯಮಿಸಲಾದುದು;

(ಎಂ) "ಒಂದು ಘಟಕ ಕಾಲೇಜಿನ ಸಂಬಂಧದಲ್ಲಿ ಪ್ರಾಂಶುಪಾಲರು" ಎಂದರೆ, ಘಟಕ ಕಾಲೇಜಿನ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಇಲ್ಲದಿದ್ದಲ್ಲಿ ಅಥವಾ ನೇಮಕವಾದ ಪ್ರಾಂಶುಪಾಲರ ಗೈರುಹಾಜರಿಯಲ್ಲಿ, ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ ನೇಮಕಗೊಂಡಿರುವ ಉಪಪ್ರಾಂಶುಪಾಲರು ಅಥವಾ ಯಾರೇ ಇತರ ವ್ಯಕ್ತಿಯೂ ಇದರಲ್ಲಿ ಒಳಗೊಳ್ಳುತ್ತಾರೆ;

(ಎನ್) "ಕುಲಸಚಿವರು" ಎಂದರೆ, ವಿಶ್ವವಿದ್ಯಾಲಯದ ಕುಲಸಚಿವರು;

(ಒ) "ಪ್ರಾದೇಶಿಕ ಕೇಂದ್ರ" ಎಂದರೆ, ರಾಜ್ಯದೊಳಗಿನ ಯಾವುದೇ ಪ್ರದೇಶದಲ್ಲಿ ಅಧ್ಯಯನ ಕೇಂದ್ರಗಳ ಕಾರ್ಯವನ್ನು ಸಮನ್ವಯಗೊಳಿಸುವ ಮತ್ತು ಮೇಲ್ವಿಚಾರಣೆ ಮಾಡುವ ಉದ್ದೇಶಕ್ಕಾಗಿ ಮತ್ತು ವ್ಯವಸ್ಥಾಪನಾ ಮಂಡಲಿಯು ಅಂಥ ಕೇಂದ್ರಕ್ಕೆ ವಹಿಸಿಕೊಡಬಹುದಾದ ಅಂಥ ಇತರ ಪ್ರಕಾರಗಳನ್ನು ನಿರ್ವಹಿಸುವುದಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಅಥವಾ ನಿರ್ವಹಿಸಿಕೊಂಡು ಬರುವ ಒಂದು ಕೇಂದ್ರ;

(ಪಿ) "ಸೊಸೈಟಿ" ಎಂದರೆ ರಾಜ್ಯ ಒಕ್ಕಲಿಗರ ಸಂಘ (ನೋಂದಣಿ), ಬೆಂಗಳೂರು;

(ಕ್ಯೂ) "ಖಾಸಗಿ ವಿಶ್ವವಿದ್ಯಾಲಯ" ಎಂದರೆ, ಪ್ರಾಯೋಜಕ ಸಂಸ್ಥೆ ಅಥವಾ ಸಂಘಗಳ ನೋಂದಣಿ ಅಧಿನಿಯಮ, 1860ರಡಿಯಲ್ಲಿ ಅಥವಾ ರಾಜ್ಯದಲ್ಲಿ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಸಂವಾದಿ ಕಾನೂನಿನಡಿಯಲ್ಲಿ ನೋಂದಾಯಿತವಾದ ಒಂದು ಸಂಸ್ಥೆ ಅಥವಾ ಕಂಪನಿಗಳ ಅಧಿನಿಯಮ, 1956ರ 25ನೇ ಪ್ರಕರಣದಡಿಯಲ್ಲಿ ನೋಂದಾಯಿತವಾದ ಒಂದು ಸಾರ್ವಜನಿಕ ನ್ಯಾಸ ಅಥವಾ ಕಂಪನಿಯು ರಾಜ್ಯ ಅಧಿನಿಯಮದ ಮುಖಾಂತರ ಯುಕ್ತವಾಗಿ ಸ್ಥಾಪಿಸಿದ ಒಂದು ವಿಶ್ವವಿದ್ಯಾಲಯ.

(ಆರ್) ಈ ಅಧಿನಿಯಮಕ್ಕೆ ಸಂಬಂಧಿಸಿದಂತೆ "ಪ್ರಾಯೋಜಕ ಪ್ರಾಧಿಕಾರ" ಅಥವಾ "ಪ್ರಾಯೋಜಕ ಸಂಸ್ಥೆ" ಎಂದರೆ, ಸೊಸೈಟಿ;

(ಎಸ್) "ರಾಜ್ಯ" ಎಂದರೆ, ಕರ್ನಾಟಕ ರಾಜ್ಯ;

(ಟಿ) "ಪರಿನಿಯಮಗಳು" ಮತ್ತು "ವಿನಿಯಮಗಳು" ಎಂದರೆ, ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಅನುಕ್ರಮವಾಗಿ ವಿಶ್ವವಿದ್ಯಾಲಯದ ಪರಿನಿಯಮಗಳು ಮತ್ತು ವಿನಿಯಮಗಳು;

(ಯು) "ಅಧ್ಯಯನ ಕೇಂದ್ರ" ಎಂದರೆ, ಶಿಕ್ಷಣ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಸಲಹೆ, ಸಮಾಲೋಚನೆಗಳನ್ನು ನೀಡುವ ಅಥವಾ ಇತರ ಯಾವುದೇ ನೆರವನ್ನು ನೀಡುವ

ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವು ರಾಜ್ಯದೊಳಗೆ ಸ್ಥಾಪಿಸಿದ ಮತ್ತು ನಿರ್ವಹಿಸಿಕೊಂಡು ಬರುವ ಒಂದು ಕೇಂದ್ರ;

(ಬಿ) "ಅಧ್ಯಾಪಕರು" ಎಂದರೆ, ವಿಶ್ವವಿದ್ಯಾಲಯ ಅನುದಾನ ಆಯೋಗ ಅಥವಾ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ ನಿಯಮಗಳಿಗನುಸಾರವಾಗಿ ನೇಮಕಗೊಂಡು ವಿಶ್ವವಿದ್ಯಾಲಯ ಅನುದಾನ ಆಯೋಗ ಅಥವಾ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ ಅನ್ವಯವಾಗುವ ವೇತನ ಶ್ರೇಣಿಗನುಸಾರವಾಗಿ ವೇತನವನ್ನು ಪಡೆಯುವ ಒಬ್ಬ ಪ್ರಾಧ್ಯಾಪಕ, ಸಹಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಅಥವಾ ವಿಶ್ವವಿದ್ಯಾಲಯದಲ್ಲಿ ಅಥವಾ ಒಂದು ಘಟಕ ಕಾಲೇಜಿನಲ್ಲಿ ಬೋಧಿಸುವುದಕ್ಕೆ ಅಥವಾ ಸಂಶೋಧನೆ ನಡೆಸುವುದಕ್ಕೆ ಅಥವಾ ಸಂಶೋಧನೆಗೆ ಮಾರ್ಗದರ್ಶನ ನೀಡುವುದಕ್ಕೆ ವಿಶ್ವ ವಿದ್ಯಾಲಯ ಅನುದಾನ ಆಯೋಗ ಅಥವಾ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ ನಿಯಮಾವಳಿಗನುಸಾರವಾಗಿ ನೇಮಕಗೊಂಡು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ ನಿಯಮಗಳಿಗನುಸಾರವಾಗಿ ಅನ್ವಯವಾಗಬಹುದಾದ ವೇತನ ಶ್ರೇಣಿಗನುಸಾರವಾಗಿ ವೇತನವನ್ನು ಪಡೆಯುವ ಅಂಥ ಇತರ ವ್ಯಕ್ತಿ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿರ್ದಿಷ್ಟಪಡಿಸಿದ ನಿಯಮಾವಳಿಗೆ ಅನುಸಾರವಾಗಿ ಘಟಕ ಕಾಲೇಜಿನ ಪ್ರಾಂಶುಪಾಲರು ಇದರಲ್ಲಿ ಒಳಗೊಳ್ಳುತ್ತಾರೆ;

(ಡಬ್ಲ್ಯೂ) "ವಿಶ್ವವಿದ್ಯಾಲಯ" ಎಂದರೆ, "ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ";

(ಎಕ್ಸ್) "ವಿಶ್ವವಿದ್ಯಾಲಯ ಅನುದಾನಗಳ ಆಯೋಗ" ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ ಅಧಿನಿಯಮ, 1956ರ (1956ರ ಕೇಂದ್ರ ಅಧಿನಿಯಮ 3) 4ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ಆಯೋಗ; ಮತ್ತು

(ವೈ) "ಕುಲಾಧ್ಯಕ್ಷರು" ಎಂದರೆ, 12ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಕುಲಾಧ್ಯಕ್ಷರು.

ಅಧ್ಯಾಯ- II

ವಿಶ್ವವಿದ್ಯಾಲಯ ಮತ್ತು ಪ್ರಾಯೋಜಕ ಸಂಸ್ಥೆ

3. ವಿಶ್ವವಿದ್ಯಾಲಯದ ಸ್ಥಾಪನೆಗಾಗಿ ಪ್ರಸ್ತಾವನೆ.- (1) ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು ಮತ್ತು ಅದಕ್ಕನುಸಾರವಾಗಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಹಕ್ಕನ್ನು ಸೊಸೈಟಿ ಹೊಂದಿರತಕ್ಕದ್ದು.

(2) ಸೊಸೈಟಿಯು ವಿಶ್ವವಿದ್ಯಾಲಯದ ಸ್ಥಾಪನೆಗಾಗಿ ರಾಜ್ಯ ಸರ್ಕಾರಕ್ಕೆ ಒಂದು ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು.

(3) ಪ್ರಸ್ತಾವನೆಯು ಈ ಮುಂದಿನ ವಿವರಗಳನ್ನು ಒಳಗೊಂಡಿರತಕ್ಕದ್ದು, ಎಂದರೆ:-

(i) ಸೊಸೈಟಿಯ ವಿವರಗಳೊಂದಿಗೆ ವಿಶ್ವವಿದ್ಯಾಲಯದ ಧೈಯೋದ್ದೇಶಗಳು;

(ii) ವಿಶ್ವವಿದ್ಯಾಲಯದ ವ್ಯಾಪ್ತಿ ಮತ್ತು ಸ್ಥಾನಮಾನ ಹಾಗೂ ಭೂಮಿಯ ಲಭ್ಯತೆ ಮತ್ತು ಸೊಸೈಟಿಯ ಹೆಸರಿನಲ್ಲಿರುವ ಭೂಮಿ;

(iii) ಪ್ರಾರಂಭದ ದಿನಾಂಕದಿಂದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ವಿಶ್ವವಿದ್ಯಾಲಯವು ಕೈಗೊಳ್ಳಬೇಕೆಂದಿರುವ ಅಧ್ಯಯನ ಮತ್ತು ಸಂಶೋಧನಾ ಕಾರ್ಯಕ್ರಮಗಳ ಸ್ವರೂಪ ಮತ್ತು ವಿಧಗಳು;

(iv) ಪ್ರಾರಂಭಿಸಬೇಕೆಂದು ಪ್ರಸ್ತಾಪಿಸಿರುವ ವ್ಯಾಸಂಗ ವಿಭಾಗಗಳು (ಫ್ಯಾಕಲ್ಟಿಗಳು), ಅಧ್ಯಯನ ಕೋರ್ಸುಗಳು ಮತ್ತು ಸಂಶೋಧನೆಯ ಸ್ವರೂಪ;

(v) ಕಟ್ಟಡಗಳು, ಸಲಕರಣೆಗಳು ಮತ್ತು ರಚನಾತ್ಮಕ ಸೌಕರ್ಯಗಳನ್ನು ಒಳಗೊಂಡಿರುವಂಥ ಕ್ಯಾಂಪಸ್ ಅಭಿವೃದ್ಧಿ;

(vi) ಪ್ರಾರಂಭದ ದಿನಾಂಕದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಗಾಗಿ ಬಂಡವಾಳ ವೆಚ್ಚದ ಹಂತಗಳು;

(vii) ಬಾಬುವಾರು ಆವರ್ತಕ ವೆಚ್ಚ, ಆರ್ಥಿಕ ಮೂಲಗಳು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗೆ ತಗಲುವ ಅಂದಾಜು ವೆಚ್ಚ;

(viii) ಸಂಪನ್ಮೂಲ ಸಂಗ್ರಹಣೆಗಾಗಿ ಯೋಜನೆ ಮತ್ತು ಅದಕ್ಕೆ ಬಂಡವಾಳದಿಂದ ತಗಲುವ ವೆಚ್ಚ ಹಾಗೂ ಪ್ರತಿಯೊಂದು ಮೂಲಕ್ಕೂ ಮರು ಸಂದಾಯ ಮಾಡುವ ರೀತಿ;

(ix) ವಿದ್ಯಾರ್ಥಿಗಳಿಂದ ಶುಲ್ಕ ವಸೂಲಾತಿ ಮುಖಾಂತರ ಆಂತರಿಕವಾಗಿ ನಿಧಿ ಸೃಜಿಸುವ ಯೋಜನೆ, ಸಲಹಾ ಸೇವೆ ಮತ್ತು ವಿಶ್ವವಿದ್ಯಾಲಯದ ಧೈಯೋದ್ದೇಶಗಳಿಗೆ ಸಂಬಂಧಿಸಿದ ಇತರ ಚಟುವಟಿಕೆಗಳಿಂದ ನಿರೀಕ್ಷಿತ ವರಮಾನಗಳು ಮತ್ತು ಇತರ ನಿರೀಕ್ಷಿತ ವರಮಾನಗಳು;

(x) ಘಟಕವೊಂದಕ್ಕೆ ತಗಲುವ ವೆಚ್ಚದ ವಿವರಗಳು, ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿರುವ ವಿದ್ಯಾರ್ಥಿಗಳಿಗಾಗಿ ಶುಲ್ಕದಲ್ಲಿನ ರಿಯಾಯಿತಿಗಳ ಅಥವಾ ಸೋಡಿಗಳ ಪ್ರಮಾಣ, ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿ ವೇತನದ ವಿವರಗಳನ್ನು ಮತ್ತು ಅನಿವಾಸಿ ಭಾರತೀಯ ಅಥವಾ ಭಾರತೀಯ ಮೂಲದ ವ್ಯಕ್ತಿಗಳ ಅಥವಾ ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳು ಪ್ರಾಯೋಜಿಸಿದ ವಿದ್ಯಾರ್ಥಿಗಳಿಗೆ ಮತ್ತು ಭಾರತವನ್ನು ಹೊರತುಪಡಿಸಿ ಇತರ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ವಿಧಿಸತಕ್ಕ ಶುಲ್ಕದ ದರಗಳು ಬೇರೆ ಬೇರೆ ಇದ್ದಲ್ಲಿ ಅವುಗಳನ್ನು ಸೂಚಿಸುವ ಶುಲ್ಕ ಸ್ವರೂಪದ ವಿವರಗಳು;

(xi) ಸೊಸೈಟಿಯಲ್ಲಿ ಸಂಬಂಧಪಟ್ಟ ವಿದ್ಯಾ ವಿಭಾಗದಲ್ಲಿನ ಅನುಭವ ಮತ್ತು ಪರಿಣಿತಿ ಹಾಗೂ ಆರ್ಥಿಕ ಸಂಪನ್ಮೂಲಗಳು;

(xii) ವಿಶ್ವವಿದ್ಯಾಲಯದಲ್ಲಿನ ಅಧ್ಯಯನ ಕೋರ್ಸುಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಇರುವ ವ್ಯವಸ್ಥೆ;

(xiii) ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಕ್ಕೆ ಮುಂಚೆ ನೆರವೇರಿಸಬೇಕೆಂದು ರಾಜ್ಯ ಸರ್ಕಾರವು ಅಗತ್ಯಪಡಿಸಬಹುದಾದ ಅಂಥ ಇತರ ಷರತ್ತುಗಳ ನೆರವೇರಿಕೆಯ ಹಂತ.

(4) ವಿಶ್ವವಿದ್ಯಾಲಯದ ಸ್ಥಾಪನೆಗಾಗಿ ಸೊಸೈಟಿಯಿಂದ ಸ್ವೀಕರಿಸಿದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡುವುದಕ್ಕಾಗಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪದನಿಮಿತ್ತ ಸದಸ್ಯರಾಗಿರುವ ಮೂವರು ಸದಸ್ಯರನ್ನೊಳಗೊಂಡ ಒಂದು ಶೋಧನಾ ಸಮಿತಿಯನ್ನು ರಚಿಸತಕ್ಕದ್ದು.

4. ವಿಶ್ವವಿದ್ಯಾಲಯದ ಸ್ಥಾಪನೆ.- (1) ಸರ್ಕಾರವು ಶೋಧನಾ ಸಮಿತಿಯ ಶಿಫಾರಸ್ಸುಗಳನ್ನು ಪರಿಶೀಲಿಸಿದ ಮತ್ತು ತಾನು ಅವಶ್ಯವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ,-

(i) ಸೊಸೈಟಿಯು ಸಾಕಷ್ಟು ಮೂಲ ಸೌಕರ್ಯದೊಂದಿಗೆ ವಿಶ್ವವಿದ್ಯಾಲಯವೊಂದನ್ನು ನಡೆಸಲು ಸಮರ್ಥವಾಗಿದೆ ಎಂದು;

(ii) ಇಪ್ಪತ್ತು ಎಕರೆ ವಿಸ್ತಾರದ ಭೂಮಿಯ ಏಕೈಕ ಒಡೆತನ ಹೊಂದಿದೆ ಎಂದು;

(iii) ವಿಶ್ವವಿದ್ಯಾಲಯ ಇರುವ ಸ್ಥಳಕ್ಕನುಸಾರವಾಗಿ ಕೆಳಗೆ ನಿರ್ದಿಷ್ಟಪಡಿಸಿದ ವಿಸ್ತೀರ್ಣದ ಭೂಮಿಯು ಸೊಸೈಟಿಯ ಹೆಸರಿನಲ್ಲಿರತಕ್ಕದ್ದು ಎಂದರೆ,-

(ಎ) ಸಂಪೂರ್ಣ ಪ್ರದೇಶವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಪರಿಮಿತಿಗಳಲ್ಲಿದ್ದರೆ ಆ ಭೂಮಿಯು ಏಕ ಘಟಕದಲ್ಲಿ ಅಥವಾ (ಸಿಂಗಲ್ ಬ್ಲಾಕ್) ಅಥವಾ ಎರಡು ಘಟಕಗಳಲ್ಲಿರತಕ್ಕದ್ದು;

(ಬಿ) ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲ್ಬುರ್ಗಿ, ತುಮಕೂರು, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ ಮತ್ತು ವಿಜಯಪುರ ನಗರ ಪಾಲಿಕೆ ಹಾಗೂ ಸಂಬಂಧಿತ ಯೋಜನಾ ಪ್ರದೇಶಗಳ ಪರಿಮಿತಿಯೊಳಗಿದ್ದರೆ ಅದು ಏಕ ಘಟಕದಲ್ಲಿ ಅಥವಾ (ಸಿಂಗಲ್ ಬ್ಲಾಕ್) ಅಥವಾ ಎರಡು ಘಟಕಗಳಲ್ಲಿರತಕ್ಕದ್ದು;

(ಸಿ) ಖಂಡ-ಎ ಮತ್ತು ಖಂಡ-ಬಿ ನಲ್ಲಿ ನಿರ್ದಿಷ್ಟಪಡಿಸಿದ ಸ್ಥಳಗಳನ್ನು ಹೊರತುಪಡಿಸಿ ಬೇರೆ ಸ್ಥಳಗಳಲ್ಲಿ ಏಕ ಘಟಕದಲ್ಲಿ ಅಥವಾ (ಸಿಂಗಲ್ ಬ್ಲಾಕ್) ಅಥವಾ ಎರಡು ಘಟಕಗಳಲ್ಲಿರತಕ್ಕದ್ದು;

ಪರಂತು, ವಿಶ್ವವಿದ್ಯಾಲಯವು ಸರ್ಕಾರಿ ಆದೇಶ ಸಂಖ್ಯೆ: ಇಡಿ/449/ಯುಆರ್‌ಸಿ/2016, ದಿನಾಂಕ:24.01.2017ರಲ್ಲಿ ನಿರ್ದಿಷ್ಟಪಡಿಸಲಾದಂತೆ ಮತ್ತು ದಿನಾಂಕ:17.12.2022ರ ತಿದ್ದುಪಡಿಯಂತೆ ಎಲ್ಲಾ ಇತರ ಷರತ್ತುಗಳನ್ನು ಪೂರೈಸತಕ್ಕದ್ದು.

(iv) ನಿರ್ದಿಷ್ಟಪಡಿಸಿದ ಶಾಸನಬದ್ಧ ನಿಧಿಯನ್ನು ಸೃಜಿಸಲು ಮತ್ತು ವಿಶ್ವವಿದ್ಯಾಲಯದ ವ್ಯವಹಾರಗಳನ್ನು ನಡೆಸಲು ಸಾಕಷ್ಟು ಹಣಕಾಸಿನ ಸಂಪನ್ಮೂಲಗಳನ್ನು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳನ್ನು ನಡೆಸುವಲ್ಲಿ ಅನುಭವ ಅಥವಾ ಪರಿಣಿತಿ ಹೊಂದಿದೆ ಎಂದು,

- ಅದು ಮನಗಂಡಲ್ಲಿ, 3ನೇ ಪ್ರಕರಣದ (3)ನೇ ಉಪಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ ಒದಗಿಸಿದ ವಿವರಗಳನ್ನಾಧರಿಸಿ, ಸರ್ಕಾರವು ವಿಶ್ವ ವಿದ್ಯಾಲಯ ಅನುದಾನ ಆಯೋಗದ ಅನುಸಾರ 48ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಲಾದಂತೆ ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸಬೇಕೆಂದು ಸೊಸೈಟಿಗೆ ನಿರ್ದೇಶನ ನೀಡಬಹುದು;

(2) ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಸ್ಥಾಪನೆಯ ತರುವಾಯ, ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, "ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ" ಎಂಬ ಹೆಸರಿನ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿ ಸ್ಥಾಪಿಸುವುದಕ್ಕೆ ಮಂಜೂರಾತಿಯನ್ನು ನೀಡಬಹುದು.

(3) ವಿಶ್ವವಿದ್ಯಾಲಯದ ಕೇಂದ್ರ ಕಚೇರಿಯು ಶ್ರೀಗಂಧ ಕಾವಲು, ಯಶವಂತಪುರ ಹೋಬಳಿ, ಬೆಂಗಳೂರು ಉತ್ತರ ತಾಲ್ಲೂಕು, ಬೆಂಗಳೂರು ಮತ್ತು ವಿ.ವಿ. ಪುರಂ, ಬಸವನಗುಡಿ, ಬೆಂಗಳೂರು ಇಲ್ಲಿ ಇರತಕ್ಕದ್ದು. ವಿಶ್ವವಿದ್ಯಾಲಯದ ಸ್ಥಾಪನೆಯ ಐದು ವರ್ಷಗಳ ತರುವಾಯ ವಿಶ್ವವಿದ್ಯಾಲಯ

ಅನುದಾನ ಆಯೋಗ ಮತ್ತು ರಾಜ್ಯ ಸರ್ಕಾರದ ಪೂರ್ವಾನುಮತಿಗೆ ಒಳಪಟ್ಟು ಕರ್ನಾಟಕದ ಯಾವುದೇ ಭಾಗದಲ್ಲಿ ತನ್ನ ಕ್ಯಾಂಪಸ್ಸುಗಳನ್ನು ಅಥವಾ ಪ್ರಾದೇಶಿಕ ಕೇಂದ್ರಗಳನ್ನು, ಅಧ್ಯಯನ ಕೇಂದ್ರಗಳನ್ನು ಹೊಂದಿರತಕ್ಕದ್ದು.

(4) ಪ್ರಥಮ ಕುಲಾಧಿಪತಿಯವರು, ಪ್ರಥಮ ಕುಲಪತಿಯವರು, ಆಡಳಿತ ಮಂಡಳಿಯ ಪ್ರಥಮ ಸದಸ್ಯರುಗಳು, ವ್ಯವಸ್ಥಾಪನಾ ಮಂಡಳಿಯ ಹಾಗೂ ಶೈಕ್ಷಣಿಕ ಪರಿಷತ್ತಿನ ಪ್ರಥಮ ಸದಸ್ಯರುಗಳು ಮತ್ತು ಇನ್ನು ಮುಂದೆ, ಅಂಥ ಅಧಿಕಾರಿಗಳು ಅಥವಾ ಸದಸ್ಯರುಗಳಾಗಬಹುದಾದಂಥ ಎಲ್ಲಾ ವ್ಯಕ್ತಿಗಳು, ಅಂಥ ಪದ ಅಥವಾ ಸದಸ್ಯತ್ವವನ್ನು ಹೊಂದಿರುವುದು ಮುಂದುವರೆಯುವವರೆಗೆ, ಒಂದು ನಿಗಮಿತ ನಿಕಾಯವನ್ನು ರಚಿಸತಕ್ಕದ್ದು. ಮತ್ತು ಅದು ವಿಶ್ವವಿದ್ಯಾಲಯದ ಹೆಸರಿನಲ್ಲಿ ದಾವೆ ಹೂಡಬಹುದು ಮತ್ತು ದಾವೆಗೊಳಗಾಗಬಹುದು.

(5) (2)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಸ್ಥಾಪನೆಗಾಗಿ ಮಂಜೂರಾತಿ ದೊರೆತ ತರುವಾಯ, ವಿಶ್ವವಿದ್ಯಾಲಯದ ಉದ್ದೇಶಕ್ಕಾಗಿ, ಸೊಸೈಟಿಯು ಆರ್ಜಿಸಿದ, ಸೃಜಿಸಿದ, ಏರ್ಪಾಟು ಮಾಡಿಕೊಂಡ ಅಥವಾ ಕಟ್ಟಲ್ಪಟ್ಟ ಭೂಮಿ ಮತ್ತು ಇತರ ಸ್ಥಿರ ಮತ್ತು ಚರ ಸ್ವತ್ತುಗಳು, ವಿಶ್ವವಿದ್ಯಾಲಯದಲ್ಲಿ ನಿಹಿತವಾಗತಕ್ಕದ್ದು.

(6) ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಎಲ್ಲಾ ದಾವೆಗಳಲ್ಲಿ ಮತ್ತು ಇತರ ಕಾನೂನು ವ್ಯವಹರಣೆಗಳಲ್ಲಿ ವಾದ ಪತ್ರಗಳಿಗೆ ಕುಲಸಚಿವರು ಸಹಿ ಮಾಡಿ ಸತ್ಯಾಪನೆ ಮಾಡತಕ್ಕದ್ದು ಮತ್ತು ಅಂಥ ದಾವೆಗಳಲ್ಲಿನ ಮತ್ತು ವ್ಯವಹರಣೆಗಳಲ್ಲಿನ ಎಲ್ಲಾ ಆದೇಶಿಕಗಳನ್ನು ಕುಲಸಚಿವರಿಗೆ ನೀಡತಕ್ಕದ್ದು ಮತ್ತು ಅವರಿಗೆ ಜಾರಿ ಮಾಡತಕ್ಕದ್ದು.

(7) ವಿಶ್ವವಿದ್ಯಾಲಯದಲ್ಲಿನ ಭೂಮಿ, ಕಟ್ಟಡ ಮತ್ತು ಇತರ ಸ್ವತ್ತುಗಳನ್ನು ವಿಶ್ವವಿದ್ಯಾಲಯದ ಉದ್ದೇಶಗಳಿಗೆ ಅನುಷಂಗಿಕವಾಗಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉದ್ದೇಶಕ್ಕಾಗಿ ಬಳಸತಕ್ಕದ್ದಲ್ಲ.

(8) ವಿಶ್ವವಿದ್ಯಾಲಯವು, ಕಾರ್ಯಕ್ರಮಗಳು, ವ್ಯಾಸಂಗ ವಿಭಾಗಗಳು (ಫ್ಯಾಕಲ್ಟಿ), ಮೂಲಭೂತ ಸೌಕರ್ಯಗಳು, ಆರ್ಥಿಕ ಸಾಧ್ಯತೆ ಮುಂತಾದವುಗಳಲ್ಲಿ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು (AICTE), ರಾಷ್ಟ್ರೀಯ ಬೋಧಕ ಶಿಕ್ಷಣ ಪರಿಷತ್ತು (NCTE), ಮುಂತಾದವುಗಳಂಥ ಇತರ ಸಂಬಂಧಪಟ್ಟ ಶಾಸನಬದ್ಧ ಸಂಸ್ಥೆಗಳು ಕಾಲಕಾಲಕ್ಕೆ ವಿಧಿಸುವಂಥ ಕನಿಷ್ಠ ಮಾನದಂಡಗಳನ್ನು ಪೂರೈಸತಕ್ಕದ್ದು.

(9) ಪ್ರಥಮ ಪದವಿ ಮತ್ತು/ಅಥವಾ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ಕಾರ್ಯಕ್ರಮಗಳಿಗಾಗಿ ಗೊತ್ತುಪಡಿಸಿದ ಅಧ್ಯಯನ ಕೋರ್ಸುಗಳು, ಅಧ್ಯಯನ ಮಂಡಳಿ, ಶೈಕ್ಷಣಿಕ ಪರಿಷತ್ತು ಹಾಗೂ ಆಡಳಿತ ಅಥವಾ ಕಾರ್ಯಕಾರಿ ಪರಿಷತ್ತು ಹಾಗೂ ಆಡಳಿತ ಮಂಡಳಿಗಳಂಥ ವಿಶ್ವವಿದ್ಯಾಲಯದ ಸಂಬಂಧಪಟ್ಟ ನಿಕಾಯಗಳಿಂದ ಔಪಚಾರಿಕವಾಗಿ ಅನುಮೋದಿತವಾಗಿರತಕ್ಕದ್ದು.

(10) ವಿಶ್ವವಿದ್ಯಾಲಯವು ನೀಡುವ ಪದವಿ ಮತ್ತು/ಅಥವಾ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾಕ್ಕೆ ಕಾರಣವಾಗುವ ಅಧ್ಯಯನ ಕಾರ್ಯಕ್ರಮಗಳು ಸಂಬಂಧಪಟ್ಟ ವಿನಿಯಮಗಳಿಗೆ ಅನುರೂಪವಾಗಿರತಕ್ಕದ್ದು ಅಥವಾ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ಅಥವಾ ಸಂಬಂಧಪಟ್ಟ ಶಾಸನಬದ್ಧ ನಿಕಾಯವು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದಂತೆ ಇರತಕ್ಕದ್ದು.

(11) ವಿಶ್ವವಿದ್ಯಾಲಯವು, ಪಠ್ಯಕ್ರಮ ರಚನೆ, ಒಳಾಂಶಗಳು, ಬೋಧನಾ ಮತ್ತು ಕಲಿಕಾ ಪ್ರಕ್ರಿಯೆ, ಪರೀಕ್ಷೆ ಹಾಗೂ ಮೌಲ್ಯಮಾಪನ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳ ಪ್ರವೇಶಾತಿಗಾಗಿ ಅರ್ಹತಾ ಮಾನದಂಡ ಒಳಗೊಂಡಂತೆ ಪ್ರಥಮ ಪದವಿ ಹಾಗೂ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ಕಾರ್ಯಕ್ರಮ (ಗಳು)ಕ್ಕೆ ಸಂಬಂಧಿಸಿರುವ ಎಲ್ಲಾ ಸೂಕ್ತ ಮಾಹಿತಿಯನ್ನು ಈ ಕಾರ್ಯಕ್ರಮಗಳನ್ನು ಪ್ರಾರಂಭಿಸುವುದಕ್ಕಿಂತ ಮುಂಚೆ ವಿಶ್ವವಿದ್ಯಾಲಯ ಅನುದಾನ ಆಯೋಗವು ಗೊತ್ತುಪಡಿಸಿದ ನಮೂನೆಯಲ್ಲಿ ಅದಕ್ಕೆ ಒದಗಿಸತಕ್ಕದ್ದು ಮತ್ತು ಅದನ್ನು ಕಡ್ಡಾಯ ಪ್ರಕಟಣೆಯ ರೂಪದಲ್ಲಿ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸತಕ್ಕದ್ದು ಮತ್ತು ಅದರ ಒಂದು ಪ್ರತಿಯನ್ನು ಸರ್ಕಾರಕ್ಕೂ ಸಹ ಸಲ್ಲಿಸತಕ್ಕದ್ದು.

(12) ವಿಶ್ವವಿದ್ಯಾಲಯ ಅನುದಾನ ಆಯೋಗವು ತನಗೆ ಒದಗಿಸಿರುವ ಮಾಹಿತಿ ಹಾಗೂ ಪ್ರಸ್ತಾವಿತ ಕಾರ್ಯಕ್ರಮಗಳಲ್ಲಿನ ಕೊರತೆಗಳು ಅಥವಾ ವಿಶ್ವವಿದ್ಯಾಲಯ ಅನುದಾನ ಆಯೋಗದ ವಿನಿಯಮಗಳಿಗೆ ಅನುರೂಪವಾಗಿರದಿರುವ ಬಗ್ಗೆ ವಿದ್ಯಾರ್ಥಿಗಳಿಂದ ಹಾಗೂ ಸಂಬಂಧಪಟ್ಟ ಸಾರ್ವಜನಿಕರಿಂದ ತಾನು ಸ್ವೀಕರಿಸಿದ ಮನವಿಗಳು ಮತ್ತು ಕುಂದು ಕೊರತೆಗಳನ್ನು ವಿವರವಾಗಿ ಪರಿಶೀಲಿಸಿ ಸಂಬಂಧಪಟ್ಟ ವಿನಿಯಮಗಳಿಗೆ ಅನುರೂಪತೆ ಸಂಬಂಧದಲ್ಲಿನ ಯಾವುದೇ ಕುಂದು ಕೊರತೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ವಿಶ್ವವಿದ್ಯಾಲಯಕ್ಕೆ ಮಾಹಿತಿ ನೀಡತಕ್ಕದ್ದು. ವಿಶ್ವವಿದ್ಯಾಲಯವು ಅವಶ್ಯಕ ಸರಿಪಡಿಸಿಕೊಂಡ ತರುವಾಯ ಮಾತ್ರವೇ ಕಾರ್ಯಕ್ರಮಗಳನ್ನು ಒದಗಿಸತಕ್ಕದ್ದು. ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ ಅಂಥ ವರದಿಗಳ ಬಗ್ಗೆ ಸರ್ಕಾರಕ್ಕೆ ಕೂಡಲೇ ಮಾಹಿತಿ ನೀಡತಕ್ಕದ್ದು ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ಶಿಫಾರಸ್ಸು ಮಾಡಿದ ಅಂಥ ಸರಿಪಡಿಸಿಕೊಳ್ಳಬಗ್ಗೆ ಕ್ರಮ ಕೈಗೊಂಡ ಬಗೆಗಿನ ವರದಿಯ ಬಗ್ಗೆಯೂ ಸಹ ಸರ್ಕಾರಕ್ಕೆ ಮಾಹಿತಿ ನೀಡತಕ್ಕದ್ದು.

(13) ಪ್ರವೇಶ ಪ್ರಕ್ರಿಯೆ ಹಾಗೂ ಶುಲ್ಕ ನಿಗದಿಯು ವಿಶ್ವವಿದ್ಯಾಲಯ ಅನುದಾನ ಆಯೋಗ ಹಾಗೂ ಇತರ ಸಂಬಂಧಪಟ್ಟ ಶಾಸನಬದ್ಧ ನಿಕಾಯಗಳು ಹಾಗೂ ರಾಜ್ಯ ಸರ್ಕಾರವು ಗೊತ್ತುಪಡಿಸಿದ ನಿಯಮಾವಳಿ/ಮಾರ್ಗಸೂಚಿಗಳಿಗೆ ಗನುಸಾರವಾಗಿರತಕ್ಕದ್ದು. ವಿಶ್ವವಿದ್ಯಾಲಯವು ಪ್ರತಿ ಕಾರ್ಯಕ್ರಮಕ್ಕೆ ಮಂಜೂರಾದ ಸೀಟುಗಳ ಸಂಖ್ಯೆ, ಪ್ರವೇಶಾತಿ ಹಾಗೂ ವಿವರವಾದ ಶುಲ್ಕ ಸ್ವರೂಪವನ್ನು ಕಡ್ಡಾಯ ಪ್ರಕಟಣೆಯ ಭಾಗವಾಗಿ ಎಲ್ಲಾ ಹಿತಾಸಕ್ತಿದಾರರ ಮಾಹಿತಿಗಾಗಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸತಕ್ಕದ್ದು.

(14) ವಿಶ್ವವಿದ್ಯಾಲಯ ಅನುದಾನ ಆಯೋಗ ಮತ್ತು ಸರ್ಕಾರವು ವಿಶ್ವವಿದ್ಯಾಲಯ ಹಾಗೂ ಅದರ ಕಾರ್ಯಕ್ರಮಗಳನ್ನು ನೀಡುವ ಕ್ಯಾಂಪಸ್ ಹೊರಗಿನ ಕೇಂದ್ರಗಳು, ಅಧ್ಯಯನ ಕೇಂದ್ರಗಳು, ಸಾಗರೋತ್ತರ ಕ್ಯಾಂಪಸ್ ಮುಂತಾದವುಗಳನ್ನು ನಿಯತಕಾಲಿಕವಾಗಿ ಪರಿಶೀಲಿಸುವಂತೆ ಮಾಡಬಹುದು. ಈ ಉದ್ದೇಶಕ್ಕಾಗಿ, ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ಮತ್ತು ಸರ್ಕಾರವು ಕಾಲಕಾಲಕ್ಕೆ ತಿದ್ದುಪಡಿಯಾದಂತೆ ವಿಶ್ವವಿದ್ಯಾಲಯ ಅನುದಾನ ಆಯೋಗ (ವಿಶ್ವವಿದ್ಯಾಲಯಗಳಿಂದ ಮಾಹಿತಿಯನ್ನು ಪಡೆಯುವಿಕೆ) ನಿಯಮಗಳು, 1979ರಲ್ಲಿ ಉಪಬಂಧಿಸಲಾದಂತೆ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ಎಲ್ಲಾ ಮಾಹಿತಿಯನ್ನು ಕೋರಬಹುದು.

(15) ಪ್ರಥಮ ಪದವಿ ಮತ್ತು/ಅಥವಾ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ಕೋರ್ಸುಗಳನ್ನು ನಡೆಸುವ ವಿಶ್ವವಿದ್ಯಾಲಯದ ಪರಿಶೀಲನೆ ಹಾಗೂ ಮೌಲ್ಯಾಂಕನ ಮಾಡಿದ ತರುವಾಯ ವಿಶ್ವವಿದ್ಯಾಲಯ ಸಹಾಯ ಆಯೋಗವು ಯಾವುದೇ ನ್ಯೂನತೆ ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗ ವಿನಿಯಮಗಳಿಗನುಗುಣವಾಗಿ ಇಲ್ಲದೇ ಇರುವುದು

ವಿಶ್ವವಿದ್ಯಾಲಯಕ್ಕೆ ಸೂಚಿಸಬಹುದು ಮತ್ತು ಅದನ್ನು ಸರಿಪಡಿಸುವುದಕ್ಕಾಗಿ ಅದಕ್ಕೆ ಯುಕ್ತ ಅವಕಾಶ ನೀಡಬಹುದು. ಖಾಸಗಿ ವಿಶ್ವವಿದ್ಯಾಲಯವು ಹಾಗೆ ಅವಕಾಶ ಪಡೆದ ತರುವಾಯವೂ ಸಹ ಯಾವುದೇ ವಿನಿಯಮಗಳ ಉಪಬಂಧಗಳನ್ನು ಪಾಲಿಸಲು ವಿಫಲವಾಗಿದೆ ಎಂದು ಮನಗಂಡಲ್ಲಿ, ಖಾಸಗಿ ವಿಶ್ವವಿದ್ಯಾಲಯವು ಅಂಥ ನ್ಯೂನತೆಯನ್ನು ಸರಿಪಡಿಸುವವರೆಗೆ ಸಂದರ್ಭಾನುಸಾರ, ಪ್ರಥಮ ಪದವಿ ಮತ್ತು/ಅಥವಾ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ನೀಡುವುದಕ್ಕಾಗಿ ಯಾವುದೇ ಕೋರ್ಸ್‌ನ್ನು ನಡೆಸುವುದನ್ನು ನಿಷೇಧಿಸಿ ಆಯೋಗವು ಆದೇಶ ಹೊರಡಿಸಬಹುದು. ವಿಶ್ವವಿದ್ಯಾಲಯ ಅನುದಾನ ಆಯೋಗವು ಅದಕ್ಕೆ ನೀಡಿರುವ ನಿರ್ದೇಶನಗಳ ಬಗೆಗಿನ ಮಾಹಿತಿಯನ್ನು ಹದಿನೈದು ದಿನಗಳೊಳಗೆ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

(16) ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ ನಿರ್ದಿಷ್ಟಪಡಿಸದಿರುವ ಪ್ರಥಮ ಪದವಿ ಮತ್ತು/ಅಥವಾ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ನೀಡುತ್ತಿರುವ ವಿಶ್ವವಿದ್ಯಾಲಯದ ಹಾಗೂ ವಿಶ್ವವಿದ್ಯಾಲಯವು ರಾಜ್ಯ ಸರ್ಕಾರದಿಂದ ಪೂರ್ವಾನುಮೋದನೆಯನ್ನು ಪಡೆಯದ ಸಂಸ್ಥೆಯ ವಿರುದ್ಧವೂ ಸಹ, ವಿಶ್ವವಿದ್ಯಾಲಯ ಅನುದಾನ ಆಯೋಗವು ಅವಶ್ಯಕ ಕ್ರಮ ಕೈಗೊಳ್ಳಬಹುದು ಮತ್ತು ಸಾರ್ವಜನಿಕ ಅಧಿಸೂಚನೆಯ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬಹುದು. ಅಂಥ ಕಾರ್ಯಕ್ರಮಗಳನ್ನು ಮುಂದುವರೆಸಿರುವ ಹಾಗೂ ನಿರ್ದಿಷ್ಟಪಡಿಸದಿರುವ ಪದವಿಗಳನ್ನು ನೀಡುತ್ತಿರುವ ವಿಶ್ವವಿದ್ಯಾಲಯವು ವಿಶ್ವವಿದ್ಯಾಲಯ ಅನುದಾನ ಆಯೋಗ ಅಧಿನಿಯಮ, 1956 (1956ರ ಕೇಂದ್ರ ಅಧಿನಿಯಮ 3)ರ 24ನೇ ಪ್ರಕರಣದಡಿಯಲ್ಲಿ ದಂಡನೆಗೆ ಗುರಿಯಾಗತಕ್ಕದ್ದು.

5. ಅನುದಾನಗಳು ಮತ್ತು ಹಣಕಾಸು ನೆರವು.- ವಿಶ್ವವಿದ್ಯಾಲಯವು ಸ್ವಂತ ಧನಮೂಲವುಳ್ಳದ್ದಾಗಿರತಕ್ಕದ್ದು ಮತ್ತು ರಾಜ್ಯದಿಂದ ಅಥವಾ ರಾಜ್ಯದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಇತರ ಸಂಸ್ಥೆ ಅಥವಾ ನಿಗಮದಿಂದ ಯಾವುದೇ ನಿರ್ವಹಣಾ ಸಹಾಯ ಅನುದಾನ ಅಥವಾ ಯಾವುದೇ ಇತರ ಹಣಕಾಸು ನೆರವನ್ನು ಕೇಳತಕ್ಕದ್ದಲ್ಲ, ಅಥವಾ ಅದನ್ನು ಪಡೆಯಲು ಹಕ್ಕನ್ನು ಹೊಂದಿರತಕ್ಕದ್ದಲ್ಲ:

6. ಘಟಕ ಕಾಲೇಜು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಅಥವಾ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವ ಅಧಿಕಾರ.- ವಿಶ್ವವಿದ್ಯಾಲಯವು ಸ್ಥಾಪನೆಯಾದ ಐದು ವರ್ಷಗಳನ್ನು ಪೂರ್ಣಗೊಳಿಸಿದ ನಂತರ, ವಿಶ್ವವಿದ್ಯಾಲಯ ಅನುದಾನ ಆಯೋಗದ ಮತ್ತು ರಾಜ್ಯ ಸರ್ಕಾರದ ಪೂರ್ವಾನುಮೋದನೆ ಪಡೆದು ಹಾಗೂ ಪೂರ್ವ ಅನುಮತಿಗೊಳಪಟ್ಟು ವಿಶ್ವವಿದ್ಯಾಲಯವು, ರಾಜ್ಯದಲ್ಲಿ ತನಗೆ ಸೂಕ್ತವೆನಿಸುವಂಥ ಸ್ಥಳಗಳಲ್ಲಿ ಘಟಕ ಕಾಲೇಜುಗಳು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಹೊಂದಿರಬಹುದು.

7. ವಿಶ್ವವಿದ್ಯಾಲಯದ ಧೈಯೋದ್ದೇಶಗಳು.- ವಿಶ್ವವಿದ್ಯಾಲಯವು, ತನ್ನ ದೂರದೃಷ್ಟಿ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗದ ಧೈಯೋದ್ದೇಶಗಳನ್ನು ಈಡೇರಿಸಲು ಈ ಮುಂದಿನಂತೆ ವಿವರವಾದ ಕಾರ್ಯತಂತ್ರಗಳನ್ನು ರೂಪಿಸಬಹುದು:-

(i) ಇತರ ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳನ್ನು ಒಳಗೊಂಡಂತೆ ವಿಜ್ಞಾನಗಳು, ಇಂಜಿನಿಯರಿಂಗ್ ಎಲ್ಲಾ ವಿಭಾಗಗಳು, ಕಲೆ, ವ್ಯವಸ್ಥಾಪನೆ, ವಾಣಿಜ್ಯ, ಸಮಾಜವಿಜ್ಞಾನ ಹಾಗೂ ಮಾನವಿಕ ಶಿಕ್ಷಣ ವಿಷಯಗಳಂಥ ಕ್ಷೇತ್ರದಲ್ಲಿ ವಿವಿಧ ವಿಭಾಗಗಳಲ್ಲಿ ಶಿಕ್ಷಣ, ಬೋಧನೆ, ತರಬೇತಿ, ಸಂಶೋಧನೆ, ಸಮಾಲೋಚನೆ ಮತ್ತು ಅಭಿವೃದ್ಧಿಯನ್ನು ಕಲ್ಪಿಸುವುದು ಹಾಗೂ ಈ ಕ್ಷೇತ್ರಗಳಲ್ಲಿ ಸಂಶೋಧನೆ, ಪ್ರಗತಿ ಮತ್ತು ಜ್ಞಾನ ಪ್ರಸಾರಕ್ಕೆ ಉಪಬಂಧಗಳನ್ನು ಕಲ್ಪಿಸುವುದು;

(ii) ಉನ್ನತ ಮತ್ತು ವೃತ್ತಿ ಶಿಕ್ಷಣದಲ್ಲಿ ಬೋಧಕರಿಗಾಗಿ, ಆಡಳಿತಗಾರರಿಗಾಗಿ ಹಾಗೂ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಕೆಲಸ ಮಾಡುವ ವೃತ್ತಿನಿರತರಿಗಾಗಿ ಮತ್ತು ಇತರ ವ್ಯವಸ್ಥೆಗಳಲ್ಲಿನ ಅಭಿವೃದ್ಧಿ ವೃತ್ತಿ ನಿರತರಿಗಾಗಿ ಉನ್ನತ ಗುಣಮಟ್ಟದ ತರಬೇತಿ, ಸಾಮರ್ಥ್ಯ ವೃದ್ಧಿ ಹಾಗೂ ಬೆಳವಣಿಗೆ ವ್ಯವಸ್ಥೆಗಳನ್ನು ವಿನ್ಯಾಸಗೊಳಿಸುವುದು ಮತ್ತು ಪ್ರಚುರಪಡಿಸುವುದು;

(iii) ಗುಣಮಟ್ಟದ ಶಿಕ್ಷಣಕ್ಕೆ ಕೊಡುಗೆಯನ್ನು ನೀಡಲು ಸಂಪನ್ಮೂಲ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದು;

(iv) ಕ್ಯಾಂಪಸ್‌ಗಳನ್ನು ಸ್ಥಾಪಿಸುವುದು ಮತ್ತು ಐದು ವರ್ಷಗಳ ಅವಧಿಯ ತರುವಾಯ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಅಧ್ಯಯನ ಕೇಂದ್ರಗಳು, ಘಟಕ ಕಾಲೇಜುಗಳು ಮತ್ತು ಪ್ರಾದೇಶಿಕ ಕೇಂದ್ರಗಳನ್ನು ಹೊಂದುವುದು ಹಾಗೂ ರಾಜ್ಯ ಸರ್ಕಾರದ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗದ ಪೂರ್ವಾನುಮತಿಗೆ ಒಳಪಟ್ಟು ವಿಶ್ವವಿದ್ಯಾಲಯ ಅನುದಾನಗಳ ಆಯೋಗದ ನಿಯಮಾವಳಿಗಳಿಗೆ ಅನುಸಾರವಾಗಿ ತಾಂತ್ರಿಕ ಮತ್ತು ವೃತ್ತಿ ಶಿಕ್ಷಣ ಹಾಗೂ ಸಾಮಾಜಿಕ ಮತ್ತು ಮಾನವ ಅಭಿವೃದ್ಧಿಗಳಲ್ಲಿ ಶೈಕ್ಷಣಿಕ ಬದಲಾವಣೆಗಾಗಿ ಕೊಡುಗೆ ನೀಡುವುದು ಮತ್ತು ಅದರ ಅರ್ಥೈಸುವಿಕೆಯನ್ನು ಅಭಿವೃದ್ಧಿಗೊಳಿಸುವುದು;

(v) ಮೌಲ್ಯಮಾಪನದ ವಿವಿಧ ವಿಧಾನಗಳ ಮೂಲಕ ಮಾಡಿದ ಮೌಲ್ಯಮಾಪನಕ್ಕೆ ಅನುಸಾರವಾಗಿ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದುದರ ಆಧಾರದ ಮೇಲೆ ಪದವಿಗಳನ್ನು, ಡಿಪ್ಲೋಮಾಗಳನ್ನು, ಪ್ರಮಾಣಪತ್ರಗಳನ್ನು ಮತ್ತು ಇತರ ಶೈಕ್ಷಣಿಕ ಗೌರವಗಳನ್ನು ಪ್ರಾರಂಭಿಸುವುದು ಹಾಗೂ ನೀಡುವುದು;

(vi) ವಿದ್ಯಾರ್ಥಿಗಳಿಗೆ, ಬೋಧಕ ವೃಂದದ (ಫ್ಯಾಕಲ್ಟಿ) ಸದಸ್ಯರಿಗೆ ಮತ್ತು ಇತರರಿಗೆ ನಿರ್ದಿಷ್ಟ ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಕ್ರಮಗಳನ್ನು, ತರಬೇತಿ ಕಾರ್ಯಕ್ರಮಗಳನ್ನು ಮತ್ತು ವಿನಿಮಯ ಕಾರ್ಯಕ್ರಮಗಳನ್ನು ಪರಿಕಲ್ಪಿಸಲು, ವಿನ್ಯಾಸಗೊಳಿಸಲು, ಅಭಿವೃದ್ಧಿಪಡಿಸಲು ಇತರ ಯಾವುದೇ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು, ಲಾಭರಹಿತ ಸಂಸ್ಥೆಗಳು, ಕೈಗಾರಿಕಾ ಸಂಸ್ಥೆಗಳು, ವೃತ್ತಿಪರ ಸಂಸ್ಥೆಗಳು ಅಥವಾ ಇತರ ಸಂಸ್ಥೆಗಳೊಂದಿಗೆ ಸಹಯೋಗವನ್ನು ಹೊಂದುವುದು;

(vii) ಉಪನ್ಯಾಸ ಮಾಲಿಕೆಗಳು, ವಿಚಾರ ಸಂಕೀರ್ಣಗಳು, ಸಮ್ಮೇಳನಗಳು, ಕಾರ್ಯಾಂಗ ಶಿಕ್ಷಣ ಕಾರ್ಯಕ್ರಮಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರಕಟಣೆಗಳು ಮತ್ತು ತರಬೇತಿ ಕಾರ್ಯಕ್ರಮಗಳು ಮತ್ತು ವಿಶೇಷ ಕಾರ್ಯಕ್ರಮಗಳ ಮೂಲಕ ಜ್ಞಾನ ಪ್ರಸಾರ ಮಾಡುವುದು ಮತ್ತು ಶಿಕ್ಷಣ ಮತ್ತು ತತ್ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳ ವಿಷಯಗಳ ಬಗ್ಗೆ ಸಾರ್ವಜನಿಕ ಚರ್ಚೆಯನ್ನು ಏರ್ಪಡಿಸುವುದು;

(viii) ರಾಜ್ಯ ಸರ್ಕಾರದ ಪೂರ್ವ ಅನುಮೋದನೆಯೊಂದಿಗೆ, ಉತ್ತಮ ಗುಣಮಟ್ಟದ ಇತರ ಯಾವುದೇ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ವಿಶ್ವವಿದ್ಯಾಲಯದ ಬೋಧಕ ವೃಂದದ (ಫ್ಯಾಕಲ್ಟಿ) ಮತ್ತು ಸಂಶೋಧಕರ ಅಭಿವೃದ್ಧಿ ಮತ್ತು ತರಬೇತಿಗಾಗಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದು;

(ix) ರಾಜ್ಯ ಸರ್ಕಾರದ ಪೂರ್ವ ಅನುಮೋದನೆಯೊಡನೆ, ಯಾವುದೇ ಸಂಸ್ಥೆಯೊಂದಿಗೆ ಸಹಯೋಗದಾತ್ಮಕ ಸಂಶೋಧನೆ ಮತ್ತು ಪ್ರತಿಪಾದನೆಯನ್ನು (adequacy) ಕೈಗೊಳ್ಳುವುದು;

(x) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಮುಂದುವರಿಸುವುದಕ್ಕಾಗಿ ಮತ್ತು ಉತ್ತೇಜಿಸುವುದಕ್ಕಾಗಿ ಅವಶ್ಯಕವಾದ ಮತ್ತು ಯುಕ್ತವಾದ ಕ್ರಮಗಳನ್ನು ಕೈಗೊಳ್ಳುವುದು;

(xi) ಶಿಕ್ಷಣ ಮತ್ತು ಇತರ ಅಭಿವೃದ್ಧಿ ವಲಯಗಳನ್ನು ವಿಸ್ತರಿಸುವುದಕ್ಕಾಗಿ ಸರ್ಕಾರವು ಅನುಮೋದಿಸಬಹುದಾದಂತೆ ಯಾವುದೇ ಧೈಯೋದ್ದೇಶಗಳನ್ನು ಮುಂದುವರಿಸುವುದು.

8. ವಿಶ್ವವಿದ್ಯಾಲಯದ ಅಧಿಕಾರಗಳು.- ವಿಶ್ವವಿದ್ಯಾಲಯವು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

(i) ಸರ್ಕಾರದ ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗದ ಪೂರ್ವ ಅನುಮತಿಗೊಳಪಟ್ಟು ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಕಾಲಕಾಲಕ್ಕೆ ವಿಶ್ವವಿದ್ಯಾಲಯವು ನಿರ್ಧರಿಸಬಹುದಾದಂತೆ ವಿಶ್ವವಿದ್ಯಾಲಯದ ಸ್ಥಾಪನೆಯ ದಿನಾಂಕದಿಂದ ಐದು ವರ್ಷಗಳ ತರುವಾಯ ಕರ್ನಾಟಕದಲ್ಲಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸುವುದು;

(ii) ವಿಶ್ವವಿದ್ಯಾಲಯದ ಉದ್ದೇಶವನ್ನು ಕಾರ್ಯರೂಪಕ್ಕೆ ತರುವಲ್ಲಿ ಅಗತ್ಯವಾಗಬಹುದಾದ ಅಥವಾ ಕಾರ್ಯಸಾಧ್ಯವಾಗಬಹುದಾದಂಥ ಎಲ್ಲಾ ಇತರ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳುವುದು;

(iii) ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಮತ್ತು ಷರತ್ತುಗಳ ಅಡಿಯಲ್ಲಿ ಪದವಿಗಳು ಅಥವಾ ಇತರ ಶೈಕ್ಷಣಿಕ ಗೌರವಗಳನ್ನು ಪ್ರದಾನಮಾಡುವುದು;

(iv) ಪರಿನಿಯಮಗಳನ್ವಯ ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿ ವೇತನಗಳು ಮತ್ತು ಬಹುಮಾನಗಳು, ಅವಾರ್ಡ್‌ಗಳು, ಪಾರಿತೋಷಕಗಳು ಇತ್ಯಾದಿಗಳನ್ನು ಸ್ಥಾಪಿಸುವುದು ಮತ್ತು ನೀಡುವುದು;

(v) ಈ ಅಧಿನಿಯಮದ, ಪರಿನಿಯಮಗಳ ಮತ್ತು ನಿಯಮಗಳ ಮೂಲಕ ನಿಗದಿಪಡಿಸಬಹುದಾದ ಅಂಥ ಶುಲ್ಕಗಳು, ಬಿಲ್ಲುಗಳು, ಖರೀದಿ ಪಟ್ಟಿಗಳನ್ನು ಕೇಳಿಪಡೆದುಕೊಳ್ಳುವುದು ಹಾಗೂ ಚಾರ್ಜ್‌ಗಳನ್ನು ಸಂಗ್ರಹಿಸುವುದು;

(vi) ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪರೈತರ ಚಟುವಟಿಕೆಗಳಿಗೆ ಅವಕಾಶಗಳನ್ನು ಕಲ್ಪಿಸುವುದು;

(vii) ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ, ಕ್ಯಾಂಪಸ್‌ಗಳ, ಪ್ರಾದೇಶಿಕ ಕೇಂದ್ರಗಳ, ಅಧ್ಯಯನ ಕೇಂದ್ರಗಳ ಬೋಧಕ ವರ್ಗ (ಫ್ಯಾಕಲ್ಟಿ), ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು;

(viii) ವಿಶ್ವವಿದ್ಯಾಲಯದ ಅಥವಾ ಒಂದು ಘಟಕ ಕಾಲೇಜಿನ ಅಥವಾ ಕ್ಯಾಂಪಸ್‌ನ, ಪ್ರಾದೇಶಿಕ ಕೇಂದ್ರದ ಮತ್ತು ಅಧ್ಯಯನ ಕೇಂದ್ರದ ಉದ್ದೇಶಕ್ಕಾಗಿ, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದಿರುವ, ಯಾವುದೇ ರೀತಿಯ ಸ್ವಯಂ ದೇಣಿಗೆಗಳು ಮತ್ತು ಕೊಡುಗೆಗಳನ್ನು ಸ್ವೀಕರಿಸುವುದು ಮತ್ತು ಸೊಸೈಟಿ ಮತ್ತು ದತ್ತಿ ಸ್ವತ್ತುಗಳೂ ಸೇರಿದಂತೆ, ಯಾವುದೇ ಚರ ಅಥವಾ ಸ್ಥಿರ ಸ್ವತ್ತನ್ನು ಆರ್ಜಿಸುವುದು, ಹೊಂದಿರುವುದು, ನಿರ್ವಹಿಸುವುದು, ನಡೆಸುವುದು ಮತ್ತು ವಿಲೇ ಮಾಡುವುದು;

(ix) ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸಿಕೊಂಡು ಬರುವುದು ಹಾಗೂ ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ಸ್ಥಳಗಳಾಗಿ ಮಾನ್ಯತೆ ನೀಡುವುದು;

(x) ವಸತಿಯ ಮೇಲ್ವಿಚಾರಣೆ ಮಾಡುವುದು ಮತ್ತು ನಿಯಂತ್ರಣ ಮಾಡುವುದು ಹಾಗೂ ವಿದ್ಯಾರ್ಥಿಗಳು ಮತ್ತು ಎಲ್ಲಾ ಪ್ರವರ್ಗಗಳ ಸಿಬ್ಬಂದಿಗಳಲ್ಲಿ ಶಿಸ್ತು ನಿಯಂತ್ರಣ ಮಾಡುವುದು ಮತ್ತು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನಡತೆ ಸಂಹಿತೆಯನ್ನು ರೂಪಿಸುವುದೂ ಒಳಗೊಂಡಂತೆ, ಅಂಥ ಸಿಬ್ಬಂದಿಗಳ ಸೇವಾಪರತ್ನಗಳನ್ನು ನಿರೂಪಿಸುವುದು;

(xi) ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಪೂರಕ ಸಿಬ್ಬಂದಿಯ ಹುದ್ದೆಗಳನ್ನು ಮತ್ತು ಇತರ ಅವಶ್ಯಕ ಹುದ್ದೆಗಳನ್ನು ಸೃಜಿಸುವುದು;

(xii) ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನಿರ್ಧರಿಸಬಹುದಾದಂಥ ರೀತಿಯಲ್ಲಿ ಮತ್ತು ಅಂಥ ಉದ್ದೇಶಗಳಿಗಾಗಿ ಇತರ ವಿಶ್ವವಿದ್ಯಾಲಯಗಳೊಡನೆ ಸಹಕರಿಸುವುದು ಮತ್ತು ಸಹಯೋಗ ಹೊಂದುವುದು;

(xiii) ಶಿಕ್ಷಕರಿಗೆ, ಪಾಠಗಳನ್ನು ರಚಿಸುವವರಿಗೆ, ಮೌಲ್ಯಮಾಪಕರಿಗೆ ಮತ್ತಿತರ ಶೈಕ್ಷಣಿಕ ಸಿಬ್ಬಂದಿಗೆ ಪುನರ್ಮನನ ಕೋರ್ಸುಗಳು, ಅಭಿಮುಖ ವ್ಯಾಸಂಗ ಕ್ರಮಗಳು, ಕಾರ್ಯಾಗಾರಗಳು, ವಿಚಾರಗೋಷ್ಠಿಗಳು ಮತ್ತಿತರ ಕಾರ್ಯಕ್ರಮಗಳನ್ನು ಸಂಘಟಿಸುವುದು ಮತ್ತು ನಡೆಸುವುದು;

(xiv) ಶೈಕ್ಷಣಿಕ ಪರಿಷತ್ತಿನ ಅನುಮೋದನೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಅಥವಾ ಘಟಕ ಕಾಲೇಜಿಗೆ, ಪ್ರಾದೇಶಿಕ ಕೇಂದ್ರಗಳಿಗೆ, ಅಧ್ಯಯನ ಕೇಂದ್ರಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮತ್ತು ಈ ಅಧಿನಿಯಮದಲ್ಲಿ ಉಪಬಂಧಿಸಲಾದ ಪ್ರಮಾಣಕ್ಕಿಂತ ಕಡಿಮೆಯಿಲ್ಲದಂತೆ ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮಾನಕ ಗುಣಮಟ್ಟಗಳನ್ನು ನಿರ್ಧರಿಸುವುದು;

(xv) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರಲು ಅವಶ್ಯವಾಗಬಹುದಾದಂಥ ಇತರ ಎಲ್ಲಾ ಕ್ರಮಗಳನ್ನು ಅಥವಾ ಕಾರ್ಯಗಳನ್ನು, ಅವು ಮೇಲೆ ಹೇಳಿದ ಅಧಿಕಾರಗಳಿಗೆ ಪ್ರಾಸಂಗಿಕವಾಗಿರಲಿ ಅಥವಾ ಇಲ್ಲದಿರಲಿ, ಕೈಗೊಳ್ಳುವುದು;

(xvi) ರಾಜ್ಯ ಸರ್ಕಾರದ ಮತ್ತು ಸಂಬಂಧಪಟ್ಟ ಶಾಸನಬದ್ಧ ಪ್ರಾಧಿಕಾರಗಳಿಂದ ಪೂರ್ವಾನುಮೋದನೆ ಪಡೆದು, ವಿಶ್ವವಿದ್ಯಾಲಯ ಅನುದಾನ ಆಯೋಗ ಮತ್ತು ರಾಜ್ಯ ಸರ್ಕಾರವು ಅನುಮೋದಿಸಿದ ನಿಯತ ಅಥವಾ ಆನ್‌ಲೈನ್ ಪರೀಕ್ಷೆಗಳ ಅಥವಾ ಆನ್‌ಲೈನ್ ಮೌಲ್ಯಮಾಪನ ಅಥವಾ ಯಾವುದೇ ಇತರ ಮೌಲ್ಯಮಾಪನ ಪದ್ಧತಿಯ ಆಧಾರದ ಮೇಲೆ ಪದವಿಗಳು, ಡಿಪ್ಲೋಮಾಗಳು, ಪ್ರಮಾಣಪತ್ರಗಳು ಮತ್ತು ಇತರ ಶೈಕ್ಷಣಿಕ ಗೌರವಗಳನ್ನು ಪ್ರಾರಂಭಿಸುವುದು ಮತ್ತು ನೀಡುವುದು;

(xvii) ಫಿಲಂಗಳು, ಕ್ಯಾಸೆಟ್‌ಗಳು, ಧ್ವನಿಸುರುಳಿಗಳು, ದೃಶ್ಯಸುರುಳಿಗಳು, ಸಿ.ಡಿ., ವಿ.ಸಿ.ಡಿ., ಪೆನ್ ಡ್ರೈವ್ಸ್ ಮತ್ತು ಇತರ ತಂತ್ರಾಂಶಗಳೂ ಹಾಗೂ ಇತರ ಸಂಬಂಧಿತ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸೇರಿದಂತೆ ಬೋಧಕ ಸಾಮಗ್ರಿಗಳನ್ನು ತಯಾರಿಸುವುದಕ್ಕಾಗಿ ಅವಕಾಶ ಕಲ್ಪಿಸುವುದು;

(xviii) ಆಡಳಿತ ಮಂಡಳಿಯ ಅನುಮೋದನೆಯೊಂದಿಗೆ ವಿಶ್ವವಿದ್ಯಾಲಯದ ಉದ್ದೇಶಗಳಿಗಾಗಿ ವಿಶ್ವವಿದ್ಯಾಲಯದ ಸ್ವತ್ತುಗಳನ್ನು ಭದ್ರತೆಯಾಗಿ ನೀಡಿ ಅಥವಾ ನೀಡದೆ ಹಣವನ್ನು ಪಡೆಯುವುದು, ಸಂಗ್ರಹಿಸುವುದು, ಚಂದಾದಾರರಾಗುವುದು ಮತ್ತು ಸಾಲ ಪಡೆಯುವುದು;

(xix) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಯಾವುದೇ ಇತರ ಶೈಕ್ಷಣಿಕ ಸಂಸ್ಥೆಗಳ ಆಡಳಿತವನ್ನು ವಶಪಡಿಸಿಕೊಳ್ಳುವುದು, ವಹಿಸಿಕೊಳ್ಳುವುದು ಮತ್ತು ನಡೆಸುವುದು;

(xx) ವ್ಯವಸ್ಥಾಪನಾ ಮಂಡಳಿಯ ಪೂರ್ವಾನುಮೋದನೆಯೊಂದಿಗೆ ಸ್ವತ್ತುಗಳನ್ನು ಆರ್ಜಿಸುವುದು;

(xxi) ವಿಶ್ವವಿದ್ಯಾಲಯದ ಮೇಲಿನ ಉದ್ದೇಶಗಳಿಗೆ ಸಂಬಂಧಿಸಿದ ಅಥವಾ ಪ್ರಾಸಂಗಿಕವಾದ ಯಾವುದೇ ಇತರ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳುವುದು.

(xxii) ವಿಶ್ವವಿದ್ಯಾಲಯವು ಕಡ್ಡಾಯ ಕೌಶಲ್ಯ ಅಭಿವೃದ್ಧಿ ಕೋರ್ಸುಗಳನ್ನು ನಡೆಸುವುದು.

9. ವಿಶ್ವವಿದ್ಯಾಲಯವು ಎಲ್ಲಾ ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲರಿಗೂ ಮುಕ್ತವಾಗಿರತಕ್ಕದ್ದು.- ವಿಶ್ವವಿದ್ಯಾಲಯದ ಪ್ರವೇಶಾತಿಗಳು, ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು. ಕಾರ್ಯಕ್ರಮವಾರು ಪ್ರವೇಶಾತಿ ಮಾನದಂಡ ಮತ್ತು ಪ್ರವೇಶಾತಿಗಾಗಿ ವೇಳಾಪಟ್ಟಿಯ ವಿಸ್ತೃತ ಅಧಿಸೂಚನೆ ಹಾಗೂ ಕಾರ್ಯಕ್ರಮವಾರು ಲಭ್ಯವಿರುವ ಪ್ರವೇಶಾತಿ ಸಂಖ್ಯೆ ಶುಲ್ಕಗಳ ವಿವರವೂ ಸೇರಿದಂತೆ ಗೊತ್ತುಪಡಿಸಿದ ಶುಲ್ಕವನ್ನು ಕಡ್ಡಾಯ ಪ್ರಕಟಣೆಯ ಭಾಗವಾಗಿ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಅಧಿಸೂಚಿಸತಕ್ಕದ್ದು:

ಪರಂತು, ವಿಶ್ವವಿದ್ಯಾಲಯದ ಎಲ್ಲಾ ಕೋರ್ಸುಗಳ ಪ್ರವೇಶಾತಿಯಲ್ಲಿ ಶೇಕಡಾ ನಲವತ್ತರಷ್ಟನ್ನು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಈ ಕೆಳಗಿನಂತೆ ಮೀಸಲಿಡತಕ್ಕದ್ದು,-

(i) ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಿಗಾಗಿ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ಅಥವಾ ಅದರ ಏಜೆನ್ಸಿಯು ಸಂದರ್ಭಾನುಸಾರವಾಗಿ, ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಅಥವಾ ರಾಜ್ಯ ಸರ್ಕಾರವು ಕಾಲಕಾಲಕ್ಕೆ ನಿರ್ದಿಷ್ಟಪಡಿಸುವಂಥ ಯಾವುದೇ ವಿಧಾನದ ಮೂಲಕ ಮೆರಿಟ್ ಪಟ್ಟಿಯನ್ನಾಧರಿಸಿ ಪ್ರವೇಶಾತಿಗಳನ್ನು ಮಾಡತಕ್ಕದ್ದು.

(ii) ಎಲ್ಲಾ ತಾಂತ್ರಿಕೇತರ ಕೋರ್ಸುಗಳ ಸಂದರ್ಭದಲ್ಲಿ, ಸಂಬಂಧಪಟ್ಟ ಅರ್ಹತಾ ಪರೀಕ್ಷೆಗಳಲ್ಲಿ ಪಡೆದುಕೊಂಡ ಅಂಕಗಳನ್ನಾಧರಿಸಿ ಸಿದ್ಧಪಡಿಸಿದ ಮೆರಿಟ್ ಪಟ್ಟಿಯ ಆಧಾರದ ಮೇಲೆ ಅಥವಾ ರಾಜ್ಯ ಸರ್ಕಾರವು ಕಾಲಕಾಲಕ್ಕೆ ನಿರ್ದಿಷ್ಟಪಡಿಸಬಹುದಾದಂಥ ಯಾವುದೇ ವಿಧಾನದ ಮೂಲಕ ಪ್ರವೇಶಾತಿಯನ್ನು ಮಾಡತಕ್ಕದ್ದು:

ಮತ್ತು ಪರಂತು ಈ ಪ್ರಕರಣದಲ್ಲಿನ ಮೇಲಿನ ಸಂದರ್ಭಗಳಲ್ಲಿ ಮೆರಿಟ್ ಹಾಗೂ ರಾಜ್ಯ ಸರ್ಕಾರವು ಕಾಲಕಾಲಕ್ಕೆ ರೂಪಿಸುವಂಥ ಮೀಸಲಾತಿ ನೀತಿಗನುಸಾರವಾಗಿ ಸೀಟುಗಳನ್ನು ಹಂಚಿಕೆ ಮಾಡತಕ್ಕದ್ದು:

10. ಪ್ರಾಯೋಜಕ ಸಂಸ್ಥೆಯ ಅಧಿಕಾರಗಳು.- ಪ್ರಾಯೋಜಕ ಸಂಸ್ಥೆಯು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಇವುಗಳಲ್ಲಿ ಪ್ರತಿಯೊಂದನ್ನು ಪ್ರಾಯೋಜಕ ಸಂಸ್ಥೆಯು ತನ್ನ ವಿವೇಚನಾನುಸಾರ ಚಲಾಯಿಸಬಹುದು, ಎಂದರೆ:-

(i) ಕುಲಾಧಿಪತಿಯವರನ್ನು ನೇಮಿಸುವುದು ಅಥವಾ ಪುನರ್ರೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;

(ii) ವಿಶ್ವವಿದ್ಯಾಲಯದ ಪ್ರಥಮ ಆಡಳಿತ ಮಂಡಳಿಯನ್ನು ರಚಿಸುವುದು;

(iii) ಆಡಳಿತ ಮಂಡಳಿಯ ಅಧ್ಯಕ್ಷರನ್ನು ನಾಮನಿರ್ದೇಶಿಸುವುದು;

(iv) ಆಡಳಿತ ಮಂಡಳಿಯ ಸದಸ್ಯರಾಗಿ ಮೂರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;

(v) ವ್ಯವಸ್ಥಾಪನಾ ಮಂಡಳಿಯ ಸದಸ್ಯರಾಗಿ ಇಬ್ಬರು ವ್ಯಕ್ತಿಗಳನ್ನು ನಾಮ ನಿರ್ದೇಶಿಸುವುದು;

(vi) ವಿಶ್ವವಿದ್ಯಾಲಯದ ದತ್ತಿ ನಿಧಿಗೆ ದೇಣಿಗೆ ನೀಡಲು ನಿಧಿ ಮೂಲಗಳನ್ನು ನಿರ್ಧರಿಸುವುದು;

(vii) ವಿಶ್ವವಿದ್ಯಾಲಯದ ಹಣದ ವಿನಿಯೋಗ ಮತ್ತು ವೆಚ್ಚ ಮಾಡುವುದನ್ನು ನಿರ್ಧರಿಸುವುದು;

(viii) ಈ ಅಧಿನಿಯಮದಲ್ಲಿ ಉಪಬಂಧಿಸಲಾದ ವಿಧಾನದಲ್ಲಿ ಆಡಳಿತ ಮಂಡಳಿಯ ಸಭೆಯಲ್ಲಿನ ಯಾವುದೇ ವಿವಾದಗಳನ್ನು ಬಗೆಹರಿಸುವುದು.

ಅಧ್ಯಾಯ - III

ವಿಶ್ವವಿದ್ಯಾಲಯದ ಅಧಿಕಾರಿಗಳು

11. ವಿಶ್ವವಿದ್ಯಾಲಯದ ಅಧಿಕಾರಿಗಳು.- ಈ ಮುಂದಿನವರು ವಿಶ್ವವಿದ್ಯಾಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:-

- (i) ಕುಲಾಧ್ಯಕ್ಷರು;
- (ii) ಸಹ-ಕುಲಾಧ್ಯಕ್ಷರು;
- (iii) ಕುಲಾಧಿಪತಿಗಳು;
- (iv) ಸಹ-ಕುಲಾಧಿಪತಿಗಳು;
- (v) ಕುಲಪತಿಗಳು;
- (vi) ಸಹ-ಕುಲಪತಿಗಳು;
- (vii) ಫ್ಯಾಕಲ್ಟಿಯ ಡೀನ್ ಗಳು;
- (viii) ಕುಲಸಚಿವರು;
- (ix) ಹಣಕಾಸು ಅಧಿಕಾರಿ; ಮತ್ತು
- (x) ಪರಿನಿಯಮಗಳ ಮೂಲಕ ವಿಶ್ವವಿದ್ಯಾಲಯದ ಅಧಿಕಾರಿಗಳೆಂದು ಘೋಷಿಸಬಹುದಾದಂಥ ಇತರ ಅಧಿಕಾರಿಗಳು.

12. ಕುಲಾಧ್ಯಕ್ಷರು.- (1) ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ವಿಶ್ವವಿದ್ಯಾಲಯದ ಕುಲಾಧ್ಯಕ್ಷರಾಗಿರತಕ್ಕದ್ದು ಮತ್ತು ಕುಲಾಧ್ಯಕ್ಷರು ವಿಶ್ವವಿದ್ಯಾಲಯದ ಕಾರ್ಯನಿರ್ವಹಣೆಯ ಸುಧಾರಣೆಗಾಗಿ ಸಲಹೆಗಳನ್ನು ನೀಡಬಹುದು.

(2) ಕುಲಾಧ್ಯಕ್ಷರು, ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(3) ಕುಲಾಧ್ಯಕ್ಷರು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

(i) ವಿಶ್ವವಿದ್ಯಾಲಯದ ವ್ಯವಹಾರಗಳಿಗೆ ಸಂಬಂಧಿಸಿದಂತೆ, ಯಾವುದೇ ಪತ್ರ ಅಥವಾ ಮಾಹಿತಿಯನ್ನು ತರಿಸಿಕೊಳ್ಳುವುದು.

(ii) ಕುಲಾಧ್ಯಕ್ಷರು, ಅವರು ಸ್ವೀಕರಿಸಿದ ಮಾಹಿತಿಯ ಆಧಾರದ ಮೇಲೆ ವಿಶ್ವವಿದ್ಯಾಲಯಗಳ ಯಾವುದೇ ಪ್ರಾಧಿಕಾರವು ಮಾಡಿದ ಯಾವುದೇ ಆದೇಶ, ನಡೆಸಿದ ವ್ಯವಹಾರಣೆಗಳು ಅಥವಾ ಕೈಗೊಂಡ ತೀರ್ಮಾನಗಳು, ಈ ಅಧಿನಿಯಮ, ವಿನಿಯಮಗಳು ಅಥವಾ ನಿಯಮಗಳಿಗೆ ಪೂರಕವಾಗಿಲ್ಲವೆಂದು ಮನಗಂಡರೆ ಅವರು ವಿಶ್ವವಿದ್ಯಾಲಯದ ಹಿತಾಸಕ್ತಿಯಿಂದ ತಾವು ಸೂಕ್ತವೆಂದು ಭಾವಿಸಬಹುದಾದಂಥ ನಿರ್ದೇಶನಗಳನ್ನು ಹೊರಡಿಸಬಹುದು ಮತ್ತು ಹಾಗೆ ಹೊರಡಿಸಿದ ನಿರ್ದೇಶನಗಳನ್ನು ಸಂಬಂಧಪಟ್ಟವರೆಲ್ಲರೂ ಪಾಲಿಸತಕ್ಕದ್ದು.

13. ಸಹ-ಕುಲಾಧ್ಯಕ್ಷರು.- (1) ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರು ವಿಶ್ವವಿದ್ಯಾಲಯದ ಸಹ- ಕುಲಾಧ್ಯಕ್ಷರಾಗಿರತಕ್ಕದ್ದು.

(2) ಕುಲಾಧ್ಯಕ್ಷರ ಅನುಪಸ್ಥಿತಿಯಲ್ಲಿ ಸಹ-ಕುಲಾಧ್ಯಕ್ಷರು ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

14. ಕುಲಾಧಿಪತಿಗಳು.- (1) ಕುಲಾಧಿಪತಿಯವರನ್ನು ಪ್ರಾಯೋಜಕ ಸಂಸ್ಥೆಯು ನೇಮಿಸತಕ್ಕದ್ದು.

(2) ಪ್ರಾಯೋಜಕ ಸಂಸ್ಥೆಯ ನಾಮನಿರ್ದೇಶಿತರು ಪ್ರಥಮನೇ ಕುಲಾಧಿಪತಿಗಳಾಗಿರತಕ್ಕದ್ದು, ಅವರು ತಮ್ಮ ಜೀವನಪರ್ಯಂತ ಅಥವಾ ಅವರು ತಮ್ಮ ಪದವನ್ನು ಬಿಟ್ಟುಕೊಡುವವರೆಗೆ ಕುಲಾಧಿಪತಿಗಳಾಗಿ ಪದಧಾರಣ ಮಾಡಿರತಕ್ಕದ್ದು.

(3) ತದನಂತರದ ಕುಲಾಧಿಪತಿಯು ಪ್ರಾಯೋಜಕ ಸಂಸ್ಥೆಯ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿರತಕ್ಕದ್ದು.

(4) ಪ್ರಾಯೋಜಕ ಸಂಸ್ಥೆಯು ಸಹ-ಕುಲಾಧಿಪತಿಯವರನ್ನು ನೇಮಿಸಬಹುದು.

(5) ಹಾಗೆ ನೇಮಕಗೊಂಡ ತದನಂತರದ ಕುಲಾಧಿಪತಿಗಳು ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ಪದಧಾರಣ ಮಾಡತಕ್ಕದ್ದು.

(6) ಕುಲಾಧಿಪತಿಗಳು ಈ ಅಧಿನಿಯಮದ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳ ಅಡಿಯಲ್ಲಿ ಅವರಿಗೆ ಪ್ರದಾನ ಮಾಡಬಹುದಾದಂಥ ಅಧಿಕಾರಗಳನ್ನು ಹೊಂದಿರತಕ್ಕದ್ದು, ಅವುಗಳಲ್ಲಿ ಈ ಮುಂದಿನ ಅಧಿಕಾರಗಳು ಒಳಗೊಂಡಿರತಕ್ಕದ್ದು, ಎಂದರೆ:-

(i) ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುವುದು;

(ii) ಕುಲಾಧ್ಯಕ್ಷರ ಮತ್ತು ಸಹ-ಕುಲಾಧ್ಯಕ್ಷರಿಬ್ಬರ ಗೈರುಹಾಜರಿಯಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಘಟಿಕೋತ್ಸವಗಳಲ್ಲಿ ಅಧ್ಯಕ್ಷತೆಯನ್ನು ವಹಿಸುವುದು;

(iii) ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದು;

(iv) ಈ ಅಧಿನಿಯಮ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಅನುಸಾರವಾಗಿ ಕುಲಪತಿಗಳನ್ನು ನೇಮಿಸುವುದು ಅಥವಾ ಪುನರ್ ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;

(v) ಸಹ-ಕುಲಪತಿಗಳು, ಡೀನ್, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿಗಳ ನೇಮಕಾತಿಗಾಗಿ ಪ್ರಸ್ತಾವನೆಯನ್ನು ಸಲ್ಲಿಸುವುದು;

(vi) ಪ್ರಥಮ ಸಹಕುಲಪತಿಗಳು ಮತ್ತು ಹಣಕಾಸು ಅಧಿಕಾರಿಗಳನ್ನು ನೇಮಿಸುವುದು;

(vii) ಪ್ರಥಮ ವ್ಯವಸ್ಥಾಪನಾ ಮಂಡಳಿ, ಹಣಕಾಸು ಸಮಿತಿ, ಸಂಶೋಧನಾ ಪರಿಷತ್ತು ಹಾಗೂ ಶೈಕ್ಷಣಿಕ ಪರಿಷತ್ತುಗಳನ್ನು ರಚಿಸುವುದು;

(viii) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ ಕಾರ್ಯಸೂಚಿ ವಿಷಯಗಳನ್ನು ಅನುಮೋದಿಸುವುದು; ಮತ್ತು

(ix) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ (ಆಡಳಿತ ಮಂಡಳಿಯ ಸಭೆಯಲ್ಲಿ ಉಂಟಾದ ವಿವಾದಗಳನ್ನು ಹೊರತುಪಡಿಸಿ) ವಿವಾದಗಳನ್ನು ಪರಿಹರಿಸುವುದು.

(7) ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕರು ಅಥವಾ ಸಂಸ್ಥೆಯ ಮತ್ತು ವಿಶ್ವವಿದ್ಯಾಲಯದ ಯಾವುದೇ ಇತರ ಕಾರ್ಯನಿರ್ವಾಹಕರು ಅಥವಾ ಸಂಸ್ಥೆಯ ನಡುವೆ ವಿವಾದಗಳು ಉಂಟಾದಲ್ಲಿ, ಆ ವಿವಾದವನ್ನು ಕುಲಾಧಿಪತಿಯವರ ಪರ್ಯಾಲೋಚನೆಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿವಾದದ ಸಂದರ್ಭದಲ್ಲಿ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

15. ಸಹ-ಕುಲಾಧಿಪತಿಗಳು.- (1) ಪರಿನಿಯಮಗಳಲ್ಲಿ ನಮೂದಿಸಿರಬಹುದಾದಂತೆ ಇತರ ನಿಬಂಧನೆಗಳು ಮತ್ತು ಷರತ್ತುಗಳಿಗೆ ಒಳಪಟ್ಟು, ಪ್ರಾಯೋಜಕ ಸಂಸ್ಥೆಯ ಮೂಲಕ ನಿಯಮಿಸಬಹುದಾದ ನಾಲ್ಕು ವರ್ಷಗಳ ಅವಧಿಯನ್ನು ಮೀರದ ಅವಧಿಗಾಗಿ ಪ್ರಾಯೋಜಕ ಸಂಸ್ಥೆಯು ಸಹ-ಕುಲಾಧಿಪತಿಯವರನ್ನು ನೇಮಕ ಮಾಡತಕ್ಕದ್ದು.

(2) ಕುಲಾಧಿಪತಿಯವರ ಗೃಹಾಜರಿಯಲ್ಲಿ ಸಹ-ಕುಲಾಧಿಪತಿಯವರು ಕುಲಾಧಿಪತಿಯವರ ಎಲ್ಲಾ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಕುಲಾಧಿಪತಿಯವರ ಲಿಖಿತ ಪೂರ್ವಾನುಮೋದನೆಯೊಂದಿಗೆ ಯಾವುದೇ ಹೆಚ್ಚಿನ ಕರ್ತವ್ಯಗಳನ್ನು ವಹಿಸತಕ್ಕದ್ದು.

(3) ಕುಲಾಧಿಪತಿಯವರ ಗೃಹಾಜರಿಯಲ್ಲಿ ಸಹ-ಕುಲಾಧಿಪತಿಯವರು ಎಲ್ಲಾ ಸಮಿತಿಗಳ, ಸಭೆಗಳ ಮತ್ತು ಘಟಿಕೋತ್ಸವಗಳ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

16. ಕುಲಪತಿಗಳು.- (1) (2)ನೇ ಉಪಪ್ರಕರಣದ ಉಪಬಂಧಗಳಿಗೆ ಅನುಸಾರವಾಗಿ ನಾಮನಿರ್ದೇಶಕ ಸಮಿತಿಯು ಶಿಫಾರಸ್ಸು ಮಾಡಿದ ಮೂರು ವ್ಯಕ್ತಿಗಳ ಪೈಕಿ ಒಬ್ಬರನ್ನು, ಪರಿನಿಯಮಗಳಲ್ಲಿ ನಿಯಮಿಸಬಹುದಾದಂಥ ಇತರೆ ನಿಬಂಧನೆಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಕುಲಾಧಿಪತಿಯವರು ನಾಲ್ಕು ವರ್ಷಗಳ ಅವಧಿಗಾಗಿ ಕುಲಪತಿಯನ್ನು ನೇಮಕ ಮಾಡತಕ್ಕದ್ದು. ಕುಲಪತಿಯು ಅರವತ್ತೇಳು ವರ್ಷಗಳ ವಯಸ್ಸನ್ನು ಪೂರೈಸಿದ ತರುವಾಯ ಪದದಲ್ಲಿ ಮುಂದುವರೆಯತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ನಾಮನಿರ್ದೇಶನ ಸಮಿತಿಯಲ್ಲಿ ಈ ಮುಂದಿನ ವ್ಯಕ್ತಿಗಳು ಇರತಕ್ಕದ್ದು, ಎಂದರೆ:-

(i) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಒಬ್ಬ ವ್ಯಕ್ತಿ; ಅವನು ನಾಮನಿರ್ದೇಶನ ಸಮಿತಿಯ ಸಂಚಾಲಕನಾಗಿರತಕ್ಕದ್ದು.

(ii) ಆಡಳಿತ ಮಂಡಳಿಯು ನಾಮ ನಿರ್ದೇಶಿಸಿದ ಒಬ್ಬ ವ್ಯಕ್ತಿ; ಮತ್ತು

(iii) ಶೈಕ್ಷಣಿಕ ಪರಿಷತ್ತು ನಾಮನಿರ್ದೇಶಿಸಿದ ಒಬ್ಬ ವ್ಯಕ್ತಿ.

(3) ನಾಮನಿರ್ದೇಶನ ಸಮಿತಿಯು, ಅರ್ಹತೆಯ ಆಧಾರದ ಮೇಲೆ ಕುಲಪತಿಯ ಹುದ್ದೆಗೆ ಸೂಕ್ತವಾದ ಮೂರು ವ್ಯಕ್ತಿಗಳ ಹೆಸರನ್ನು ಶಿಫಾರಸ್ಸು ಮಾಡತಕ್ಕದ್ದು ಮತ್ತು ಅದನ್ನು ಪ್ರತಿಯೊಬ್ಬ ವ್ಯಕ್ತಿಯ ವಿದ್ಯಾರ್ಹತೆ ಮತ್ತು ವಿಶಿಷ್ಟ ಪ್ರಶಸ್ತಿಗಳನ್ನು ತಿಳಿಸುವ ಒಂದು ಸಂಕ್ಷಿಪ್ತ ವರದಿಯೊಂದಿಗೆ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು.

(4) ಕುಲಪತಿಯು ವಿಶ್ವವಿದ್ಯಾಲಯದ ಪ್ರಧಾನ ಕಾರ್ಯನಿರ್ವಾಹಕ ಮತ್ತು ಶೈಕ್ಷಣಿಕ ಅಧಿಕಾರಿಯಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ವ್ಯವಹಾರಗಳ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣವನ್ನು ಚಲಾಯಿಸತಕ್ಕದ್ದು ಹಾಗೂ ವಿಶ್ವವಿದ್ಯಾಲಯದ ಪ್ರಾಧಿಕಾರಗಳ ತೀರ್ಮಾನಗಳನ್ನು ಜಾರಿಗೊಳಿಸತಕ್ಕದ್ದು:

ಪರಂತು, ಅಧ್ಯಾಪಕರ ನೇಮಕಾತಿಯನ್ನು ಹೊರತುಪಡಿಸಿ ಕೂಡಲೇ ಕ್ರಮವನ್ನು ಕೈಗೊಳ್ಳಬೇಕಾದ ತುರ್ತು ಸ್ವರೂಪದ ಯಾವುದೇ ಇತರ ವಿಷಯಗಳಲ್ಲಿ ಮತ್ತು ಅದನ್ನು ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ವಿಶ್ವವಿದ್ಯಾಲಯವು ಇದಕ್ಕಾಗಿ ಅಧಿಕೃತಗೊಳಿಸಿದ್ದ ಯಾವೊಬ್ಬ ಅಧಿಕಾರಿ ಅಥವಾ ಪ್ರಾಧಿಕಾರ ಅಥವಾ ಇತರ ಸಂಸ್ಥೆಯು ಕೂಡಲೇ ಕ್ರಮಕೈಗೊಳ್ಳುವುದು ಸಾಧ್ಯವಿರದಿರುವಾಗ ಕುಲಪತಿಯು ತಾನು ಸೂಕ್ತವೆಂದು ಭಾವಿಸಬಹುದಾದಂತಹ ಕ್ರಮವನ್ನು ಕುಲಾಧಿಪತಿಯವರ ಲಿಖಿತ ಪೂರ್ವಾನುಮೋದನೆಯನ್ನು ಪಡೆದು ಕೈಗೊಳ್ಳತಕ್ಕದ್ದು.

(5) ಕುಲಪತಿಯು ಪರಿನಿಯಮಗಳು ಅಥವಾ ನಿಯಮಗಳಲ್ಲಿ ಹೇಳಬಹುದಾದಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು:

ಪರಂತು, ಕುಲಪತಿಯ ಅಭಿಪ್ರಾಯದಲ್ಲಿ, ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಯಾವುದೇ ನಿರ್ಣಯವು, ಈ ಅಧಿನಿಯಮ ಅಥವಾ ಅದರ ಅಡಿಯಲ್ಲಿ ರಚಿಸಿದ ಪರಿನಿಯಮಗಳು, ವಿನಿಯಮಗಳು ಅಥವಾ ನಿಯಮಗಳ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಮೀರಿದ್ದರೆ ಅಥವಾ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ಪ್ರತಿಕೂಲವಾಗಬಹುದಾಗಿದ್ದರೆ, ಅದರ ನಿರ್ಣಯದ ದಿನಾಂಕದಿಂದ ಹದಿನೈದು ದಿನಗಳ ಒಳಗೆ ತನ್ನ ನಿರ್ಣಯವನ್ನು ಪುನರ್ ಪರಿಶೀಲಿಸಲು ಸಂಬಂಧಪಟ್ಟ ಪ್ರಾಧಿಕಾರವನ್ನು ಆತನು ಕೋರತಕ್ಕದ್ದು ಮತ್ತು ಪ್ರಾಧಿಕಾರವು ಅಂಥ ನಿರ್ಣಯವನ್ನು ಸಂಪೂರ್ಣವಾಗಿ ಅಥವಾ ಭಾಗಶಃವಾಗಿ ಪುನರ್ ಪರಿಶೀಲಿಸಲು ನಿರಾಕರಿಸಿದ ಸಂದರ್ಭದಲ್ಲಿ ಅಥವಾ ಹದಿನೈದು ದಿನಗಳೊಳಗೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಲು ವಿಫಲವಾದಲ್ಲಿ, ನಂತರ ಅಂಥ ವಿಷಯವನ್ನು ಕುಲಾಧಿಪತಿಗಳಿಗೆ ಕಳುಹಿಸತಕ್ಕದ್ದು ಮತ್ತು ಈ ಬಗ್ಗೆ ಇವರ ತೀರ್ಮಾನವೇ ಅಂತಿಮವಾಗಿರತಕ್ಕದ್ದು.

(6) ಕುಲಪತಿಯ ಸೇವೆಗಳನ್ನು, ಆಡಳಿತ ಮಂಡಳಿಯ ಅನುಮೋದನೆಯೊಂದಿಗೆ ಮತ್ತು ಸಹಜ ನ್ಯಾಯದ ತತ್ವಗಳನ್ನು ಅನುಸರಿಸಿದ ನಂತರ ಹಾಗೂ ಶಿಸ್ತಿನ ಆಧಾರದ ಮೇಲೆ ಅಂತ್ಯಗೊಳಿಸುವ ಸಂದರ್ಭವೂ ಸೇರಿದಂತೆ, ಪ್ರಕರಣದ ಬಗ್ಗೆ ಕುಲಪತಿಯು ತನ್ನ ಅಹವಾಲನ್ನು ಹೇಳಿಕೊಳ್ಳಲು ಸೂಕ್ತ ಅವಕಾಶವನ್ನು ನೀಡಿದ ತರುವಾಯ, ಕುಲಾಧಿಪತಿಯವರು ಅಂತ್ಯಗೊಳಿಸಬಹುದು.

(7) ಕುಲಾಧ್ಯಕ್ಷರು, ಸಹ-ಕುಲಾಧ್ಯಕ್ಷರು, ಕುಲಾಧಿಪತಿಯವರು ಮತ್ತು ಸಹ-ಕುಲಾಧಿಪತಿಯವರು ಇವರುಗಳ ಗೈರು ಹಾಜರಿಯ ಸಂದರ್ಭದಲ್ಲಿ ಕುಲಪತಿಯು ವಿಶ್ವವಿದ್ಯಾಲಯದ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

17. ಸಹ-ಕುಲಪತಿಗಳು.- ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಮೂರು ಜನರನ್ನು ಮೀರದಂತೆ ಸಹ-ಕುಲಪತಿಗಳನ್ನು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ನೇಮಕ ಮಾಡತಕ್ಕದ್ದು ಮತ್ತು ಅವರು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

18. ವ್ಯಾಸಂಗ ವಿಭಾಗಗಳ ಡೀನ್‌ಗಳು.- ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಪರಿನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ವ್ಯಾಸಂಗ ವಿಭಾಗಗಳ ಡೀನ್‌ಗಳನ್ನು ನೇಮಕ ಮಾಡತಕ್ಕದ್ದು ಮತ್ತು ಅವರು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

19. ವಿಶ್ವವಿದ್ಯಾಲಯದಲ್ಲಿನ ನೇಮಕಾತಿಗಳು.- ವಿಶ್ವವಿದ್ಯಾಲಯದಲ್ಲಿನ, 15, 16, 17 ಮತ್ತು 18ನೇ ಪ್ರಕರಣಗಳಲ್ಲಿನ ಎಲ್ಲಾ ನೇಮಕಾತಿಗಳು ಪ್ರಸ್ತುತವಿರುವ ವಿಶ್ವವಿದ್ಯಾಲಯ ಅನುದಾನ ಆಯೋಗ ಮತ್ತು ಇತರ ನಿಯಂತ್ರಣ ಪ್ರಾಧಿಕಾರಗಳ ವಿನಿಯಮಗಳಿಗನುಸಾರವಾಗಿ ಇರತಕ್ಕದ್ದು.

20. ಕುಲಸಚಿವರು.- (1) ಕುಲಾಧಿಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ನಿಬಂಧನೆ ಮತ್ತು ಷರತ್ತುಗಳ ಮೇಲೆ ಕುಲಸಚಿವರನ್ನು ನೇಮಕ ಮಾಡತಕ್ಕದ್ದು.

(2) ಪರಿನಿಯಮಗಳಲ್ಲಿ ಪರಿಭಾಷಿಸಿರುವಂತೆ ವಿಶ್ವವಿದ್ಯಾಲಯದ ಪರವಾಗಿ ಕುಲಸಚಿವರು ಎಲ್ಲಾ ಕರಾರುಗಳನ್ನು ಮಾಡಿಕೊಳ್ಳತಕ್ಕದ್ದು ಮತ್ತು ಅದಕ್ಕೆ ಸಹಿ ಹಾಕತಕ್ಕದ್ದು.

(3) ಕುಲಸಚಿವರು ವಿಶ್ವವಿದ್ಯಾಲಯದ ಪರವಾಗಿ ದಾಖಲೆಗಳನ್ನು ದೃಢೀಕರಿಸುವ ಅಧಿಕಾರವನ್ನು ಹೊಂದಿರತಕ್ಕದ್ದು ಹಾಗೂ ಪರಿನಿಯಮಗಳಿಂದ ಪ್ರದತ್ತಗೊಳಿಸಬಹುದಾದಂಥ ಅಥವಾ ಕುಲಾಧಿಪತಿಯವರು ಮತ್ತು ಕುಲಪತಿಯವರು ಕಾಲಕಾಲಕ್ಕೆ ಅಗತ್ಯಪಡಿಸಬಹುದಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

(4) ಕುಲಸಚಿವರು ವಿಶ್ವವಿದ್ಯಾಲಯದ ದಾಖಲೆಗಳು ಮತ್ತು ಸಾಮಾನ್ಯ ಮೊಹರನ್ನು ಸರಿಯಾದ ರೀತಿಯಲ್ಲಿ ರಕ್ಷಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಹೊಂದಿರತಕ್ಕದ್ದು ಮತ್ತು ಕುಲಾಧಿಪತಿಯವರು, ಕುಲಪತಿಯವರು ಅಥವಾ ಇತರ ಯಾವುದೇ ಪ್ರಾಧಿಕಾರವು ಕೋರಿದಂಥ ಎಲ್ಲಾ ಅಂಥ ಮಾಹಿತಿಯನ್ನು ಮತ್ತು ದಾಖಲೆಗಳನ್ನು ಅವರ ಮುಂದೆ ಮಂಡಿಸಲು ಬದ್ಧರಾಗಿರತಕ್ಕದ್ದು.

21. ಹಣಕಾಸು ಅಧಿಕಾರಿ.- ಕುಲಪತಿಯು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು, ಪರಿನಿಯಮಗಳ ಮೂಲಕ ಪ್ರದತ್ತಗೊಳಿಸಬಹುದಾದ ಅಂಥ ವಿಧಾನದಲ್ಲಿ ಹಣಕಾಸು ಅಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅವರು ಪರಿನಿಯಮಗಳಲ್ಲಿ ವಿಧಿಸಬಹುದಾದಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

22. ಇತರ ಅಧಿಕಾರಿಗಳು.- ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ನೇಮಕಾತಿಯ ವಿಧಾನ, ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಕರ್ತವ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

ಅಧ್ಯಾಯ - IV

ವಿಶ್ವವಿದ್ಯಾಲಯದ ಪ್ರಾಧಿಕಾರಗಳು

23. ವಿಶ್ವವಿದ್ಯಾಲಯದ ಪ್ರಾಧಿಕಾರಗಳು.- ಈ ಮುಂದಿನವುಗಳು ವಿಶ್ವವಿದ್ಯಾಲಯದ ಪ್ರಾಧಿಕಾರಗಳಾಗಿರತಕ್ಕದ್ದು, ಎಂದರೆ:-

- (i) ಆಡಳಿತ ಮಂಡಳಿ;
- (ii) ವ್ಯವಸ್ಥಾಪನಾ ಮಂಡಳಿ;
- (iii) ಶೈಕ್ಷಣಿಕ ಪರಿಷತ್ತು;
- (iv) ಸಂಶೋಧನಾ ಮತ್ತು ನಾವೀನ್ಯತಾ ಪರಿಷತ್ತು;
- (v) ಹಣಕಾಸು ಸಮಿತಿ; ಮತ್ತು
- (vi) ವಿಶ್ವವಿದ್ಯಾಲಯದ ಪ್ರಾಧಿಕಾರಗಳೆಂದು ಪರಿನಿಯಮಗಳ ಮೂಲಕ ಘೋಷಿಸಬಹುದಾದಂಥ ಇತರ ಪ್ರಾಧಿಕಾರಗಳು.

24. ಆಡಳಿತ ಮಂಡಳಿ ಮತ್ತು ಅದರ ಅಧಿಕಾರಗಳು.- (1) ಆಡಳಿತ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು - ಅಧ್ಯಕ್ಷರು;
 - (ii) ಸಹ- ಕುಲಾಧಿಪತಿಯವರು - ಸದಸ್ಯರು;
 - (iii) ಕುಲಪತಿಯವರು - ಸದಸ್ಯರು;
 - (iv) ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಅಥವಾ ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ-ಪದನಿಮಿತ್ತ ಸದಸ್ಯರು;
 - (v) ಸರ್ಕಾರವು ನಾಮನಿರ್ದೇಶನ ಮಾಡಿದ ಆಡಳಿತವೂ ಒಳಗೊಂಡಂತೆ ವ್ಯವಸ್ಥಾಪನೆ, ಹಣಕಾಸು ಅಥವಾ ಇತರೆ ಯಾವುದೇ ವಿಶೇಷ ಕ್ಷೇತ್ರದಲ್ಲಿನ ಒಬ್ಬ ತಜ್ಞರು- ಸದಸ್ಯರು;
 - (vi) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಮೂವರು ವ್ಯಕ್ತಿಗಳು ಅವರ ಪೈಕಿ ಒಬ್ಬರು ಮಹಿಳೆಯಾಗಿರತಕ್ಕದ್ದು- ಸದಸ್ಯರು;
 - (vii) ಸಹ ಕುಲಪತಿಯವರು ಮತದಾನದ ಹಕ್ಕಿಲ್ಲದ ಸದಸ್ಯರಾಗಿರತಕ್ಕದ್ದು;
- (2) ಕುಲಸಚಿವರು ಆಡಳಿತ ಮಂಡಳಿಯ ಮತದಾನದ ಹಕ್ಕಿರದ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ಆಡಳಿತ ಮಂಡಳಿಯ ಸದಸ್ಯರ ಪದಾವಧಿ, ಸರ್ಕಾರದಿಂದ ನಾಮನಿರ್ದೇಶಿತರಾದ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ನೇಮಕಾತಿ, ನವೀಕರಣ ಮತ್ತು ತೆಗೆದುಹಾಕುವುದು ಮುಂತಾದವುಗಳು ಪರಿನಿಯಮಗಳ ಮೂಲಕ ವಿಧಿಸಬಹುದಾದಂತೆ ಇರತಕ್ಕದ್ದು.

(4) ಆಡಳಿತ ಮಂಡಳಿಯ ಎಲ್ಲಾ ಸಭೆಗಳಲ್ಲಿ ಕುಲಾಧಿಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಮತ್ತು ಅವರ ಗೈರುಹಾಜರಿಯಲ್ಲಿ ಕುಲಾಧಿಪತಿಯವರಿಂದ ನಾಮನಿರ್ದೇಶಿತರಾದ ಯಾರಾದರೂ ಒಬ್ಬರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು. ಅಂಥ ಸಭೆಯ ಅಧ್ಯಕ್ಷತೆಯನ್ನು

ವಹಿಸುವುದಕ್ಕೆ ಕುಲಾಧಿಪತಿಯವರು ಯಾವೊಬ್ಬ ವ್ಯಕ್ತಿಯನ್ನೂ ನಾಮನಿರ್ದೇಶನ ಮಾಡಿರದಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ಸದಸ್ಯರು ಸರಳ ಬಹುಮತದ ಮೂಲಕ ಅವರುಗಳ ಪ್ರೇಮಿಯಿಂದಲೇ ಆ ಸಭೆಗೆ ಮಾತ್ರವೇ ಅಧ್ಯಕ್ಷನನ್ನು ಚುನಾಯಿಸತಕ್ಕದ್ದು.

(5) ಆಡಳಿತ ಮಂಡಳಿಯ ಎಲ್ಲಾ ಸಭೆಗಳಿಗೆ, ಅಂಥ ಸಭೆಯಲ್ಲಿ ಹಾಜರಾಗುವ ಮತ್ತು ಮತದಾನ ನೀಡುವ ಮೂರು ಜನ ಸದಸ್ಯರು ಕೋರಂ ಆಗಿರತಕ್ಕದ್ದು:

ಪರಂತು, ಆಡಳಿತ ಮಂಡಳಿಯ ಯಾವುದೇ ಸಭೆಯ ಕೋರಂ ಪೂರ್ಣವಾಗಬೇಕಾದರೆ ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಿರುವುದು ಮತ್ತು ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ನಾಮನಿರ್ದೇಶಿತರು ಹಾಜರಾಗದೇ ಇದ್ದಾಗ ಕುಲಪತಿಯವರು ಹಾಜರಿರುವುದು ಯಾವಾಗಲೂ ಅವಶ್ಯವಾಗಿರತಕ್ಕದ್ದು.

(6) ಆಡಳಿತ ಮಂಡಳಿಯು ವಿಶ್ವವಿದ್ಯಾಲಯದ ಪ್ರಧಾನ ಆಡಳಿತ ಮಂಡಳಿಯಾಗಿರತಕ್ಕದ್ದು ಮತ್ತು ಅದು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

(i) ವಿಶ್ವವಿದ್ಯಾಲಯದ ಶಾಸನಬದ್ಧ ಲೆಕ್ಕಪರಿಶೋಧಕರನ್ನು ನೇಮಿಸುವುದು;

(ii) ವಿಶ್ವವಿದ್ಯಾಲಯವು ಅನುಸರಿಸಬೇಕಾದ ಕಾರ್ಯನೀತಿಗಳನ್ನು ರಚಿಸುವುದು;

(iii) ಈ ಅಧಿನಿಯಮದ ಅಥವಾ ಪರಿನಿಯಮಗಳ ಅಥವಾ ನಿಯಮಗಳ ಉಪಬಂಧಗಳಿಗೆ ಅನುಗುಣವಾಗಿ ಇರದ ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ತೀರ್ಮಾನಗಳನ್ನು ಪುನರೀಕ್ಷಿಸುವುದು;

(iv) ರಾಜ್ಯ ಸರ್ಕಾರದ ಅನುಮೋದನೆಯೊಂದಿಗೆ ವಿಶ್ವವಿದ್ಯಾಲಯವನ್ನು ಸ್ವಯಂಸಮಾಪನಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳುವುದು;

(v) ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವಗಳನ್ನು ಅನುಮೋದಿಸುವುದು; ಮತ್ತು

(vi) ವಿಶ್ವವಿದ್ಯಾಲಯದ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಕ್ಕೆ ಅಪೇಕ್ಷಣೀಯವೆಂದು ಕಂಡುಬರುವಂಥ ತೀರ್ಮಾನಗಳನ್ನು ಮತ್ತು ಕ್ರಮಗಳನ್ನು ಕೈಗೊಳ್ಳುವುದು.

(7) ಆಡಳಿತ ಮಂಡಳಿಯು ಒಂದು ವರ್ಷದಲ್ಲಿ ಕನಿಷ್ಠ ನಾಲ್ಕು ಸಲ ಸಭೆ ಸೇರತಕ್ಕದ್ದು.

(8) ಆಡಳಿತ ಮಂಡಳಿಯು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ಸಮಯ ಮತ್ತು ಸ್ಥಳದಲ್ಲಿ ಸಭೆ ಸೇರತಕ್ಕದ್ದು.

(9) ಸಭೆಯ ನಡವಳಿಕೆಗಳನ್ನು ನೇರಪ್ರಸಾರ ಮಾಡುವುದರ ಜೊತೆಗೆ ಆಡಳಿತ ಮಂಡಳಿಯ ಕಾರ್ಯಸೂಚಿ ಮತ್ತು ನಡವಳಿಕೆಗಳನ್ನು ಕಡ್ಡಾಯ ಪ್ರಕಟಣೆಗಳ ಭಾಗವಾಗಿ ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಪ್ರಕಟಿಸತಕ್ಕದ್ದು.

25. ವ್ಯವಸ್ಥಾಪನಾ ಮಂಡಳಿ.- (1) ವ್ಯವಸ್ಥಾಪನಾ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

(i) ಕುಲಪತಿಗಳು;

(ii) ಸಹಕುಲಪತಿಗಳು;

(iii) ಕುಲಸಚಿವರು;

(iv) ಪ್ರಾಯೋಜಕ ಸಂಸ್ಥೆಯ ಇಬ್ಬರು ನಾಮನಿರ್ದೇಶಿತರು;

(v) ಕುಲಪತಿಗಳು ನಾಮನಿರ್ದೇಶಿಸಿದಂಥ ಬೋಧನಾಂಗಗಳ ಇಬ್ಬರು ಡೀನ್‌ಗಳು;

(2) ಕುಲಪತಿಯವರು ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷರಾಗಿರತಕ್ಕದ್ದು ಮತ್ತು ಕುಲಸಚಿವರು ವ್ಯವಸ್ಥಾಪನಾ ಮಂಡಳಿಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ವ್ಯವಸ್ಥಾಪನಾ ಮಂಡಳಿಯು ವಿಶ್ವವಿದ್ಯಾಲಯದ ಕಾರ್ಯಕಾರಿ ಸಂಸ್ಥೆಯಾಗಿರತಕ್ಕದ್ದು. ವ್ಯವಸ್ಥಾಪನಾ ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

(4) ವ್ಯವಸ್ಥಾಪನಾ ಮಂಡಳಿಯ ಎಲ್ಲಾ ಸಭೆಗಳಲ್ಲಿ ಯಾವಾಗಲೂ ಕುಲಪತಿಯವರು ಅಧ್ಯಕ್ಷತೆ ವಹಿಸತಕ್ಕದ್ದು ಹಾಗೂ ಕುಲಪತಿಯವರ ಗೈರುಹಾಜರಿಯಲ್ಲಿ ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶನ ಮಾಡಿದವರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಪ್ರಾಯೋಜಕ ಸಂಸ್ಥೆಯು ಯಾರನ್ನೂ ನಾಮನಿರ್ದೇಶನ ಮಾಡದೇ ಇದ್ದ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿರುವ ಸದಸ್ಯರು ಚುನಾಯಿಸಿದ ಯಾವುದೇ ಇತರ ಸದಸ್ಯರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(5) ವ್ಯವಸ್ಥಾಪನಾ ಮಂಡಳಿಯ ಸಭೆಯಲ್ಲಿ ಯಾವುದೇ ವಿಷಯವನ್ನು ಕುರಿತು ಭಿನ್ನಾಭಿಪ್ರಾಯ ಉಂಟಾದಲ್ಲಿ ಸದರಿ ವಿಷಯವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯದ ಬಗ್ಗೆ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

(6) ವ್ಯವಸ್ಥಾಪನಾ ಮಂಡಳಿಯ ಕಾರ್ಯಸೂಚಿ ಮತ್ತು ನಡವಳಿಕೆಗಳನ್ನು ಕಡ್ಡಾಯ ಪ್ರಕಟಣೆಗಳ ಭಾಗವಾಗಿ ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಪ್ರಕಟಿಸತಕ್ಕದ್ದು.

26. ಶೈಕ್ಷಣಿಕ ಪರಿಷತ್ತು.- (1) ಶೈಕ್ಷಣಿಕ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

(i) ಕುಲಪತಿಯವರು - ಅಧ್ಯಕ್ಷರು

(ii) ಸಹಕುಲಪತಿಯವರು - ಸದಸ್ಯರು

(iii) ಕುಲಸಚಿವರು - ಕಾರ್ಯದರ್ಶಿಗಳು

(iv) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದಂಥ ಮೂವತ್ತು ಸದಸ್ಯರಿಗಿಂತ ಹೆಚ್ಚಿರದ ಇತರ ಸದಸ್ಯರು.

(2) ಶೈಕ್ಷಣಿಕ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಶೈಕ್ಷಣಿಕ ಸಂಸ್ಥೆಯಾಗಿರತಕ್ಕದ್ದು ಮತ್ತು ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಹಾಗೂ ನಿಯಮಗಳ ಉಪಬಂಧಗಳಿಗೆ ಒಳಪಟ್ಟು ಮತ್ತು ಹಾಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ ವಿನಿಯಮಗಳು, ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಸುಸಂಗತ ನಿಯಮಗಳು ಮತ್ತು ವಿನಿಯಮಗಳ ಪ್ರಕಾರ ವಿಶ್ವವಿದ್ಯಾಲಯದ ಶೈಕ್ಷಣಿಕ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು. ಶೈಕ್ಷಣಿಕ ಪರಿಷತ್ತಿನ ಕಾರ್ಯಸೂಚಿ ಮತ್ತು ನಡವಳಿಕೆಗಳನ್ನು ಕಡ್ಡಾಯ ಪ್ರಕಟಣೆಗಳ ಭಾಗವಾಗಿ ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಪ್ರಕಟಿಸತಕ್ಕದ್ದು.

27. ಸಂಶೋಧನಾ ಮತ್ತು ನಾವಿನ್ಯತಾ ಪರಿಷತ್ತು.- (1) ಸಂಶೋಧನಾ ಮತ್ತು ನಾವಿನ್ಯತಾ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಸಂಶೋಧನಾ ಮತ್ತು ನಾವಿನ್ಯತಾ ಸಮಿತಿಯಾಗಿರತಕ್ಕದ್ದು

ಹಾಗೂ ಸಂಶೋಧನಾ ಕ್ಷೇತ್ರಗಳಿಗೆ ಆದ್ಯತೆ ನೀಡುವುದೂ ಒಳಗೊಂಡಂತೆ, ವಿಶ್ವವಿದ್ಯಾಲಯವು ಕೈಗೊಳ್ಳಬೇಕಾದ ಸಂಶೋಧನೆಯ ವಿಧಾನದ ಬಗ್ಗೆ ಒಂದು ವ್ಯಾಪಕವಾದ ಸಮಗ್ರ ದೃಷ್ಟಿಕೋನವನ್ನು ಒದಗಿಸತಕ್ಕದ್ದು. ಸಂಶೋಧನೆ ಮತ್ತು ನಾವಿನ್ಯತಾ ಪರಿಷತ್ತು, ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಹಾಗೂ ನಿಯಮಗಳ ಉಪಬಂಧಗಳಿಗೆ ಒಳಪಟ್ಟು ವಿಶ್ವವಿದ್ಯಾಲಯದ ನಾವಿನ್ಯತೆ ಮತ್ತು ಸಂಶೋಧನಾ ನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

(2) ಸಂಶೋಧನಾ ಮತ್ತು ನಾವಿನ್ಯತಾ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- | | | |
|-------|---|--------------|
| (i) | ಕುಲಪತಿ | - ಅಧ್ಯಕ್ಷರು |
| (ii) | ಸಹಕುಲಪತಿ | - ಸದಸ್ಯರು |
| (iii) | ಸಂಶೋಧನೆಯ ಡೀನ್ | - ಕಾರ್ಯದರ್ಶಿ |
| (iv) | ನಾವಿನ್ಯತಾ ವಿಭಾಗದ ಮುಖ್ಯಸ್ಥರು | - ಸದಸ್ಯರು |
| (v) | ಎಲ್ಲಾ ಭೋದನಾಂಗಗಳ ಡೀನ್‌ಗಳು | - ಸದಸ್ಯರು |
| (vi) | ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದಂಥ ಮೂವತ್ತು ಸದಸ್ಯರಿಗಿಂತ ಹೆಚ್ಚಿರದ ಇತರ ಸದಸ್ಯರು. | |

28. ಹಣಕಾಸು ಸಮಿತಿ.- (1) ಹಣಕಾಸು ಸಮಿತಿ ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- | | | |
|-------|---|--------------|
| (i) | ಕುಲಾಧಿಪತಿ ಅಥವಾ ಅವರ ನಾಮನಿರ್ದೇಶಿತರು | - ಅಧ್ಯಕ್ಷರು |
| (ii) | ಸಹ ಕುಲಾಧಿಪತಿ | - ಸದಸ್ಯರು |
| (iii) | ಕುಲಪತಿ | - ಸದಸ್ಯರು |
| (iv) | ಕುಲಸಚಿವರು | - ಸದಸ್ಯರು |
| (v) | ಹಣಕಾಸು ಅಧಿಕಾರಿ | - ಕಾರ್ಯದರ್ಶಿ |
| (vi) | ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು | - ಸದಸ್ಯರು |
| (vii) | ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದಂಥ ಮೂವತ್ತು ಸದಸ್ಯರಿಗಿಂತ ಹೆಚ್ಚಿರದ ಇತರ ಸದಸ್ಯರು. | |

(2) ಹಣಕಾಸು ಸಮಿತಿಯು ಹಣಕಾಸಿನ ವಿಷಯಗಳನ್ನು ನಿರ್ವಹಿಸುವ ವಿಶ್ವವಿದ್ಯಾಲಯದ ಪ್ರಧಾನ ಹಣಕಾಸು ಸಂಸ್ಥೆಯಾಗಿರತಕ್ಕದ್ದು ಮತ್ತು ಹಾಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ ವಿನಿಯಮಗಳು, ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಸುಸಂಗತ ನಿಯಮಗಳು ಮತ್ತು ವಿನಿಯಮಗಳ ಪ್ರಕಾರ ವಿಶ್ವವಿದ್ಯಾಲಯದ ಹಣಕಾಸು ವಿಷಯಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು. ಹಣಕಾಸು ಸಮಿತಿಯ ಕಾರ್ಯಸೂಚಿ ಮತ್ತು ನಡವಳಿಕೆಗಳನ್ನು ಕಡ್ಡಾಯ ಪ್ರಕಟಣೆಗಳ ಭಾಗವಾಗಿ ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಪ್ರಕಟಿಸತಕ್ಕದ್ದು.

29. ಇತರ ಪ್ರಾಧಿಕಾರಗಳು.- ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ರಚನೆ, ಅಧಿಕಾರಗಳು ಹಾಗೂ ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

30. ಒಂದು ಪ್ರಾಧಿಕಾರದ ಅಥವಾ ಸಂಸ್ಥೆಯ ಸದಸ್ಯತ್ವಕ್ಕೆ ಅನರ್ಹತೆ.- ಯಾರೇ ವ್ಯಕ್ತಿಯು,-

- (ಎ) ಅಸ್ವಸ್ಥ ಚಿತ್ತನಾಗಿದ್ದು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲ್ಪಟ್ಟಿದ್ದರೆ;
 - (ಬಿ) ಅವಿಮುಕ್ತ ದಿವಾಳಿಯಾಗಿದ್ದರೆ;
 - (ಸಿ) ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನಿರ್ದೇಶನಾಗಿದ್ದರೆ;
 - (ಡಿ) ಖಾಸಗಿ ಬೋಧನಾ ತರಗತಿಗಳನ್ನು ನಡೆಸುತ್ತಿದ್ದರೆ ಅಥವಾ ಸ್ವತಃ ನಿರತನಾಗಿದ್ದರೆ;
 - (ಇ) ಯಾವುದೇ ವಿಧದಲ್ಲಿ, ಎಲ್ಲಿಯೇ, ಯಾವುದೇ ಪರೀಕ್ಷೆಯನ್ನು ನಡೆಸುವಲ್ಲಿ ಅನುಚಿತ ಆಚರಣೆಯಲ್ಲಿ ತೊಡಗಿದ್ದಕ್ಕಾಗಿ ಅಥವಾ ಅದನ್ನು ಉತ್ತೇಜಿಸಿದ್ದಕ್ಕಾಗಿ ದಂಡಿತನಾಗಿದ್ದರೆ;
 - (ಎಫ್) ಆಡಳಿತ ಮಂಡಳಿಯು ಯಾವುದೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಯಾರೇ ಸದಸ್ಯನು ಆ ಪದವನ್ನು ಹೊಂದಿರುವುದಕ್ಕೆ ಅನರ್ಹನೆಂದು ಲಿಖಿತದಲ್ಲಿ ಅಭಿಪ್ರಾಯಪಟ್ಟಾಗಲೆಲ್ಲಾ.
- ಆತನನ್ನು ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಸದಸ್ಯನಾಗಿರುವುದರಿಂದ ಅನರ್ಹನಗೊಳಿಸತಕ್ಕದ್ದು.

31. ಖಾಲಿಸ್ಥಾನ ಇರುವ ಕಾರಣದಿಂದಾಗಿ ವ್ಯವಹರಣೆಗಳು ಅಸಿಂಧುವಾಗತಕ್ಕದ್ದಲ್ಲ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಕಾರ್ಯ ಅಥವಾ ವ್ಯವಹರಣೆಗಳು ಕೇವಲ ಅದರಲ್ಲಿ ಯಾವುದೇ ಖಾಲಿಸ್ಥಾನ ಇದೆ ಎಂಬ ಕಾರಣದಿಂದ ಅಥವಾ ಪ್ರಾಧಿಕಾರದ ರಚನೆಯಲ್ಲಿ ದೋಷವಿದೆ ಎಂಬ ಕಾರಣದಿಂದ ಮಾತ್ರವೇ ಅಸಿಂಧುವಾಗತಕ್ಕದ್ದಲ್ಲ.

32. ಕಾರ್ಯಸೂಚಿ ವಿಷಯಗಳಿಗೆ ಸಂಬಂಧಿಸಿರುವ ಉಪಬಂಧಗಳು.- (1) ಯಾವುದೇ ಕಾರ್ಯಸೂಚಿ ವಿಷಯವನ್ನು ಕುಲಾಧಿಪತಿಯವರ ಪೂರ್ವ ಲಿಖಿತ ಅನುಮೋದನೆಯನ್ನು ಪಡೆಯದೇ ಆಡಳಿತ ಮಂಡಳಿಯ ಅಥವಾ ಕಾರ್ಯಕಾರಿ ಪರಿಷತ್ತು ಅಥವಾ ಯಾವುದೇ ಸಮಿತಿಯ ಸಭೆಗಳ ಕಾರ್ಯಸೂಚಿ ವಿಷಯಗಳಲ್ಲಿ ಸೇರಿಸತಕ್ಕದ್ದಲ್ಲ ಅಥವಾ ಚರ್ಚೆಗೆ ತೆಗೆದುಕೊಳ್ಳತಕ್ಕದ್ದಲ್ಲ ಮತ್ತು ತೀರ್ಮಾನಿಸತಕ್ಕದ್ದಲ್ಲ.

(2) ಈ ಅಧಿನಿಯಮದ ಯಾವುದೇ ಉಪಬಂಧಗಳ ಉಲ್ಲಂಘನೆಯ ಸಂದರ್ಭದಲ್ಲಿ, ಕುಲಾಧಿಪತಿಯವರು ವಿಶ್ವವಿದ್ಯಾಲಯದ ಯಾವುದೇ ಪದಾಧಿಕಾರಿ ಅಥವಾ ಸಂಸ್ಥೆಯು ತೆಗೆದುಕೊಂಡ ಎಲ್ಲಾ ತೀರ್ಮಾನಗಳನ್ನು ವಿಷಯಗೊಳಿಸುವ ಮೂಲಕ ಪರಿಹಾರ ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಹಕ್ಕನ್ನು ಎಲ್ಲಾ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಅಂಥ ಪರಿಹಾರ ಕ್ರಮದ ಅನುಸರಣೆಯ ಪರಿಣಾಮವಾಗಿ ಅಧಿನಿಯಮದ ಉಪಬಂಧಗಳನ್ನು ಉಲ್ಲಂಘಿಸಿ ವಿಶ್ವವಿದ್ಯಾಲಯದ ಪದಾಧಿಕಾರಿ ಅಥವಾ ಸಂಸ್ಥೆಯು ಕೈಗೊಂಡಿದ್ದ ಎಲ್ಲಾ ಅಂಥ ಕ್ರಮಗಳು, ಮೊದಲಿನಿಂದಲೂ ಶೂನ್ಯ ಮತ್ತು ಅಕೃತ ಎಂದು ಭಾವಿಸತಕ್ಕದ್ದು ಹಾಗೂ

ತತ್ಪರಿಣಾಮವಾಗಿ, ಉಲ್ಲಂಘಿಸಿರುವ ವಿಷಯ ಅಥವಾ ನಿರ್ಣಯಕ್ಕೆ ಸಂಬಂಧಿಸಿದಂತೆ ಯಥಾ ಪೂರ್ವ ಸ್ಥಿತಿಯೇ ಚಾಲ್ತಿಯಲ್ಲಿರತಕ್ಕದ್ದು.

ಅಧ್ಯಾಯ -V

ಪರಿನಿಯಮಗಳು ಮತ್ತು ವಿನಿಯಮಗಳು

33. ಪರಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗದ ನಿಯಮಗಳು ಮತ್ತು ವಿನಿಯಮಗಳಿಗೆ ಹಾಗೂ ಇತರ ನಿಯಂತ್ರಕ ಪ್ರಾಧಿಕಾರಗಳಿಗೆ ಒಳಪಟ್ಟು, ಪರಿನಿಯಮಗಳು ವಿಶ್ವವಿದ್ಯಾಲಯಕ್ಕೆ ಮತ್ತು ಸಿಬ್ಬಂದಿಗೆ ಸಂಬಂಧಿಸಿದ ಯಾವುದೇ ವಿಷಯಕ್ಕೆ ಈ ಕೆಳಗಿನಂತೆ ಉಪಬಂಧ ಕಲ್ಪಿಸಬಹುದು, ಎಂದರೆ:-

(i) ವಿಶ್ವವಿದ್ಯಾಲಯದ ಪ್ರಾಧಿಕಾರಗಳ ವ್ಯವಹಾರ ನಿರ್ವಹಣೆ, ಕಾರ್ಯವಿಧಾನ ಮತ್ತು ಈ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸದಿರುವ ಸಂಸ್ಥೆಗಳ ಸಂರಚನೆ;

(ii) 52ನೇ ಪ್ರಕರಣಕ್ಕೆ ಒಳಪಟ್ಟು ಶಾಶ್ವತ ಶಾಸನಬದ್ಧ ದತ್ತಿ ನಿಧಿ, ವಿಶ್ವವಿದ್ಯಾಲಯ ದತ್ತಿ ನಿಧಿ, ಸಾಮಾನ್ಯ ನಿಧಿ ಹಾಗೂ ಅಭಿವೃದ್ಧಿ ನಿಧಿಗಳ ನಿರ್ವಹಣೆ;

(iii) ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿ ಇವರ ನೇಮಕಾತಿಯ ನಿಬಂಧನೆಗಳು ಹಾಗೂ ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಪ್ರಕಾರ್ಯಗಳು;

(iv) ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ, ಅಧ್ಯಾಪಕರ ಮತ್ತು ನೌಕರರ ನೇಮಕಾತಿ ವಿಧಾನ ಹಾಗೂ ಅವರ ಸೇವಾ ನಿಬಂಧನೆಗಳು ಮತ್ತು ಷರತ್ತುಗಳು;

(v) ವಿಶ್ವವಿದ್ಯಾಲಯ ಹಾಗೂ ಅದರ ಅಧಿಕಾರಿಗಳು, ಬೋಧನಾಂಗದ ಸದಸ್ಯರು, ನೌಕರರು ಹಾಗೂ ವಿದ್ಯಾರ್ಥಿಗಳ ನಡುವೆ ಉಂಟಾದ ವಿವಾದಗಳನ್ನು ಪರಿಹರಿಸುವ ಕಾರ್ಯವಿಧಾನ;

(vi) ವಿಭಾಗಗಳು ಮತ್ತು ಬೋಧನಾಂಗದ ಸೃಜನೆ, ರದ್ದತಿ ಅಥವಾ ಪುನಾರಚನೆ;

(vii) ಇತರ ವಿಶ್ವವಿದ್ಯಾಲಯಗಳು ಅಥವಾ ಉನ್ನತ ಕಲಿಕಾ ಸಂಸ್ಥೆಗಳ ಜೊತೆಯಲ್ಲಿ ಸಹಕರಿಸಬೇಕಾದ ರೀತಿ;

(viii) ಗೌರವ ಪದವಿಗಳ ನೀಡಿಕೆಯ ಕಾರ್ಯವಿಧಾನ;

(ix) ಉಚಿತ ಶಿಕ್ಷಣ (ಫ್ರೀಶಿಪ್) ಮತ್ತು ವಿದ್ಯಾರ್ಥಿವೇತನ ಮಂಜೂರಾತಿಗೆ ಸಂಬಂಧಿಸಿದ ಉಪಬಂಧಗಳು;

(x) ವಿವಿಧ ಅಧ್ಯಯನ ಕೋರ್ಸುಗಳ ಸೀಟುಗಳಿಗೆ ಸಂಬಂಧಿಸಿದ ಕಾರ್ಯನೀತಿಗಳು ಮತ್ತು ಅಂಥ ಅಧ್ಯಯನ ಕೋರ್ಸುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕಾರ್ಯವಿಧಾನ;

(xi) ಈ ಅಧಿನಿಯಮದ ಉಪಬಂಧಗಳಿಗನುಸಾರವಾಗಿ ವಿವಿಧ ಅಧ್ಯಯನ ಕೋರ್ಸುಗಳಿಗಾಗಿ ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಶುಲ್ಕಕ್ಕೆ ಸಂಬಂಧಿಸಿದ ಕಾರ್ಯನೀತಿ;

(xii) ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಉಚಿತ ಶಿಕ್ಷಣ, ಪದಕಗಳು ಹಾಗೂ ಬಹುಮಾನಗಳನ್ನು ಪ್ರಾರಂಭಿಸುವುದು;

(xiii) ಹುದ್ದೆಗಳ ಸೃಜನೆ ಮತ್ತು ರದ್ದತಿಗೆ ಸಂಬಂಧಿಸಿದ ಕಾರ್ಯವಿಧಾನ; ಮತ್ತು

(xiv) ಆಡಳಿತ ಮಂಡಳಿಯು ನಿರ್ಧರಿಸಬಹುದಾದಂಥ ಅಥವಾ ಈ ಅಧಿನಿಯಮದ ಅಡಿಯಲ್ಲಿ ಪರಿನಿಯಮಗಳ ಮೂಲಕ ಉಪಬಂಧ ಕಲ್ಪಿಸಬೇಕಾದಂಥ ಯಾವುದೇ ಇತರ ವಿಷಯಗಳು.

34. ಪರಿನಿಯಮಗಳ ರಚನಾ ವಿಧಾನ.- (1) ವ್ಯವಸ್ಥಾಪನಾ ಮಂಡಳಿಯು ರಚಿಸಿದ ಮೊದಲ ಪರಿನಿಯಮಗಳನ್ನು ಅನುಮೋದನೆಗಾಗಿ ಆಡಳಿತ ಮಂಡಳಿಗೆ ಸಲ್ಲಿಸತಕ್ಕದ್ದು.

(2) ವ್ಯವಸ್ಥಾಪನಾ ಮಂಡಳಿಯು ಸಲ್ಲಿಸಿದ ಮೊದಲ ಪರಿನಿಯಮಗಳನ್ನು ಆಡಳಿತ ಮಂಡಳಿಯು ಪರಿಗಣಿಸತಕ್ಕದ್ದು ಹಾಗೂ ತಾನು ಅವಶ್ಯವೆಂದು ಭಾವಿಸಬಹುದಾದ ಅಂಥ ಯಾವುದಾದರೂ ಮಾರ್ಪಾಡುಗಳು ಇದ್ದಲ್ಲಿ, ಅವುಗಳೊಡನೆ ತನ್ನ ಅನುಮೋದನೆಯನ್ನು ನೀಡತಕ್ಕದ್ದು.

(3) ವಿಶ್ವವಿದ್ಯಾಲಯವು, ಆಡಳಿತ ಮಂಡಳಿಯು ಅನುಮೋದಿಸಿದಂತೆ ಮೊದಲ ಪರಿನಿಯಮಗಳನ್ನು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ಪ್ರಕಟಿಸತಕ್ಕದ್ದು ಮತ್ತು ತದನಂತರ ಮೊದಲ ಪರಿನಿಯಮಗಳು ಅವು ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

35. ಪರಿನಿಯಮಗಳ ತಿದ್ದುಪಡಿ ಮಾಡುವ ಅಧಿಕಾರ.- ಆಡಳಿತ ಮಂಡಳಿಯು ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸಬಹುದು ಅಥವಾ ಪರಿನಿಯಮಗಳನ್ನು ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

36. ವಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗದ ನಿಯಮಗಳು ಮತ್ತು ವಿನಿಯಮಗಳಿಗೆ ಹಾಗೂ ಇತರ ನಿಯಂತ್ರಕ ಪ್ರಾಧಿಕಾರಗಳಿಗೆ ಒಳಪಟ್ಟು, ಪರಿನಿಯಮಗಳು ಈ ಮುಂದಿನ ಎಲ್ಲಾ ಅಥವಾ ಯಾವುದೇ ವಿಷಯಗಳಿಗೆ ಉಪಬಂಧ ಕಲ್ಪಿಸಬಹುದು, ಎಂದರೆ:-

(i) ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶಾತಿ ಮತ್ತು ಅಂತೆಯೇ ಅವರ ದಾಖಲಾತಿ ಹಾಗೂ ಮುಂದುವರಿಕೆ;

(ii) ವಿಶ್ವವಿದ್ಯಾಲಯದ ಎಲ್ಲಾ ಪದವಿಗಳು ಮತ್ತು ಇತರ ಶೈಕ್ಷಣಿಕ ಗೌರವಗಳಿಗೆ ನಿಗದಿಪಡಿಸತಕ್ಕ ಅಧ್ಯಯನ ಕೋರ್ಸುಗಳು;

(iii) ಪದವಿಗಳ ಮತ್ತು ಇತರ ಶೈಕ್ಷಣಿಕ ಗೌರವಗಳ ಪ್ರದಾನ;

(iv) ಸಂಶೋಧನಾ ವೇತನಗಳು (ಫೆಲೋಶಿಪ್), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಪದಕಗಳು ಮತ್ತು ಬಹುಮಾನಗಳನ್ನು ನೀಡಲು ಷರತ್ತುಗಳು;

(v) ಪರೀಕ್ಷೆಗಳನ್ನು ನಡೆಸುವುದು ಹಾಗೂ ಪರೀಕ್ಷಾ ಸಂಸ್ಥೆಗಳು, ಪರೀಕ್ಷಕರು, ಪರೀಕ್ಷಾ ಮೇಲ್ವಿಚಾರಕರು, ಟ್ಯಾಬುಲೇಟರ್‌ಗಳು ಮತ್ತು ಮಾಡರೇಟರ್‌ಗಳ ನೇಮಕಾತಿ ಷರತ್ತುಗಳು ಮತ್ತು ವಿಧಾನ ಹಾಗೂ ಅವರ ಕರ್ತವ್ಯಗಳು;

(vi) ವಿಶ್ವವಿದ್ಯಾಲಯದ ಪರೀಕ್ಷೆಗಳಿಗೆ, ಪದವಿಗಳಿಗೆ ಹಾಗೂ ಇತರ ಶೈಕ್ಷಣಿಕ ಗೌರವಗಳಿಗೆ ಪ್ರವೇಶಾತಿಗಾಗಿ ವಿಧಿಸತಕ್ಕ ಶುಲ್ಕ;

(vii) ವಿಶ್ವವಿದ್ಯಾಲಯ ಅಥವಾ ಯಾವುದೇ ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ವಾಸಕ್ಕಾಗಿ ಷರತ್ತುಗಳು;

(viii) ವಿಶ್ವವಿದ್ಯಾಲಯ ಅಥವಾ ಯಾವುದೇ ಘಟಕ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆ; ಮತ್ತು

(ix) ಈ ಅಧಿನಿಯಮದ ಅಡಿಯಲ್ಲಿನ ಪರಿನಿಯಮಗಳಲ್ಲಿ ಉಪಬಂಧ ಕಲ್ಪಿಸಬಹುದಾದಂಥ ಇತರ ಎಲ್ಲಾ ವಿಷಯಗಳು.

37. ಶೈಕ್ಷಣಿಕ ವಿನಿಯಮಗಳ ರಚನಾ ವಿಧಾನ.- ಶೈಕ್ಷಣಿಕ ವಿನಿಯಮಗಳನ್ನು ಶೈಕ್ಷಣಿಕ ಪರಿಷತ್ತು ರಚಿಸತಕ್ಕದ್ದು ಹಾಗೂ ವ್ಯವಸ್ಥಾಪನಾ ಮಂಡಳಿಯು ಅನುಮೋದಿಸತಕ್ಕದ್ದು.

38. ವಿನಿಯಮಗಳನ್ನು ತಿದ್ದುಪಡಿ ಮಾಡುವ ಅಧಿಕಾರ.- ವ್ಯವಸ್ಥಾಪನಾ ಮಂಡಳಿಯ ಅನುಮೋದನೆ ಪಡೆದು ಶೈಕ್ಷಣಿಕ ಪರಿಷತ್ತು ಹೊಸ ವಿನಿಯಮಗಳನ್ನು ಅಥವಾ ಹೆಚ್ಚುವರಿ ವಿನಿಯಮಗಳನ್ನು ರಚಿಸಬಹುದು ಅಥವಾ ವಿನಿಯಮಗಳನ್ನು ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

39. ಶುಲ್ಕ ನಿಗದಿ.- (1) 9ನೇ ಪ್ರಕರಣದ ಪರಂತುಕದ ಅಡಿಯಲ್ಲಿ ರಾಜ್ಯ ಸರ್ಕಾರದ ಅಥವಾ ಕೇಂದ್ರ ಸರ್ಕಾರದ ಅಥವಾ ಅದರ ಏಜೆನ್ಸಿಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶಾತಿಗಳನ್ನು ಮಾಡಲಾಗಿರುವ ವಿಶ್ವವಿದ್ಯಾಲಯದ ಎಲ್ಲಾ ಕೋರ್ಸುಗಳಲ್ಲಿ ಶೇಕಡಾ ನಲವತ್ತರಷ್ಟು ಪ್ರವೇಶಾತಿಗಳಿಗೆ ಸಂಬಂಧ ಶುಲ್ಕವು ಸರ್ಕಾರ ಮತ್ತು ವಿಶ್ವವಿದ್ಯಾಲಯವು ಸಮ್ಮತಾಭಿಪ್ರಾಯದ ಒಪ್ಪಂದದ ಅನುಸಾರ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಅಧಿನಿಯಮ, 2006ರ (2006ರ ಕರ್ನಾಟಕ ಅಧಿನಿಯಮ 8) ಅನ್ವಯ ಸರ್ಕಾರಿ ಸೀಟುಗಳಿಗಾಗಿ ರಾಜ್ಯ ಸರ್ಕಾರವು ಕಾಲಕಾಲಕ್ಕೆ ನಿಗದಿಪಡಿಸಿದಂತೆ ಇರತಕ್ಕದ್ದು. ವಿಶ್ವವಿದ್ಯಾಲಯದಲ್ಲಿ ನೀಡಲಾಗುವ ಇತರ ಎಲ್ಲಾ ತಾಂತ್ರಿಕೇತರ ಕೋರ್ಸುಗಳಲ್ಲಿನ ಶೇಕಡಾ ನಲವತ್ತರಷ್ಟು ಪ್ರವೇಶಾತಿಯ ಸಂಬಂಧದಲ್ಲಿ ಶುಲ್ಕವು ಸರ್ಕಾರಿ ಕಾಲೇಜುಗಳಲ್ಲಿ ಈ ಕೋರ್ಸುಗಳಿಗಾಗಿ ರಾಜ್ಯ ಸರ್ಕಾರವು ನಿಗದಿಪಡಿಸಿದಂಥ ಶುಲ್ಕಗಳಾಗಿರತಕ್ಕದ್ದು.

(2) ವಿಶ್ವವಿದ್ಯಾಲಯದ ಇತರ ಸೀಟುಗಳಿಗೆ ಸಂಬಂಧಿಸಿದಂತೆ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳು (ಪ್ರವೇಶ, ನಿಯಂತ್ರಣ ಮತ್ತು ಶುಲ್ಕ ನಿಗದಿ) ಅಧಿನಿಯಮ, 2006ರ (2006ರ ಕರ್ನಾಟಕ ಅಧಿನಿಯಮ 8) 6ನೇ ಪ್ರಕರಣದ ಉಪಬಂಧಗಳ ಅನುಸಾರವಾಗಿ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯ ಅಡಿಯಲ್ಲಿ ರಚಿಸಲಾದ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕವನ್ನು ನಿಗದಿಪಡಿಸತಕ್ಕದ್ದು. ಈ ಪ್ರಕರಣದ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವನ್ನು ಖಾಸಗಿ ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆ ಎಂದು ಭಾವಿಸತಕ್ಕದ್ದು.

(3) ಶುಲ್ಕನಿಯಂತ್ರಣ ಸಮಿತಿಯು ಪ್ರವೇಶಾತಿಗಳಲ್ಲಿ ಮತ್ತು ಶುಲ್ಕ ಸಂಗ್ರಹಣೆಗಳಲ್ಲಿ ವಿಶ್ವವಿದ್ಯಾಲಯದ ಹಾಗೂ ಶಾಸನಬದ್ಧ ಮತ್ತು ನಿಯಂತ್ರಣ ಪ್ರಾಧಿಕಾರಗಳ ಅನುಪಾಲನೆಯನ್ನು ಪರಿಶೀಲಿಸತಕ್ಕದ್ದು.

ಅಧ್ಯಾಯ - VI

ಸಂಕೀರ್ಣ

40. ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಕಡ್ಡಾಯವಾಗಿ ಬಹಿರಂಗಪಡಿಸಬೇಕಾದ ಮಾಹಿತಿಗಳ ಪ್ರಕಟಣೆ.- ಸಂಬಂಧಪಟ್ಟ ರಾಷ್ಟ್ರೀಯ ಅಧಿನಮಾನ್ಯತಾ ಸಂಸ್ಥೆಯ ಅಧಿನಿಯಮ, ವಿನಿಯಮಗಳು, ಸಾರ್ವಜನಿಕ ನೋಟೀಸುಗಳು ಮತ್ತು ಇತರ ಸೂಚನೆಗಳನ್ನು ಹಾಗೂ ರಾಜ್ಯ ಸರ್ಕಾರದ ಅಧಿನಿಯಮಗಳು, ನಿಯಮಗಳು, ವಿನಿಯಮಗಳು, ಆದೇಶಗಳು, ಸುತ್ತೋಲೆಗಳು ಮತ್ತು

ಸೂಚನೆಗಳನ್ನು ಹಾಗೂ ಆಡಳಿತ ಮಂಡಳಿ, ವ್ಯವಸ್ಥಾಪನಾ ಮಂಡಳಿ, ಶೈಕ್ಷಣಿಕ ಪರಿಷತ್ತು, ಹಣಕಾಸು ಸಮಿತಿಯ ಪ್ರತಿಯೊಂದು ಸಭೆಯ ನಡಾವಳಿಗಳಿಗೆ ಸಕ್ಷಮ ಪ್ರಾಧಿಕಾರವು ಸಹಿ ಮಾಡಿದ 48 ಗಂಟೆಗಳೊಳಗೆ ಸದರಿ ನಡಾವಳಿಗಳನ್ನೂ ಸಹ ವಿಶ್ವವಿದ್ಯಾಲಯವು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸತಕ್ಕದ್ದು. ವಿಶ್ವವಿದ್ಯಾಲಯವು ನೀಡುವ ಕಾರ್ಯಕ್ರಮಗಳು/ಕೋರ್ಸುಗಳ ವಿವರಗಳು, ಮಂಜೂರು ಮಾಡಿದ ಪ್ರವೇಶಾತಿ ಪ್ರಮಾಣ, ಪ್ರವೇಶಕ್ಕಾಗಿ ಅರ್ಹತೆ, ಶುಲ್ಕ ರಚನೆ, ಕಾರ್ಯಕ್ರಮವಾರು, ವಿಭಾಗವಾರು, ಖಾಯಂ, ಪೂರಕ ಮತ್ತು ತಾತ್ಕಾಲಿಕ ಬೋಧಕ ವರ್ಗದ ವಿವರಗಳನ್ನೂ ಸಹ ಕಡ್ಡಾಯವಾಗಿ ಪ್ರಕಟಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯದ ಜಾಲತಾಣವನ್ನು ಅಪ್‌ಡೇಟ್ ಮಾಡುತ್ತಿರತಕ್ಕದ್ದು. ವಿಶ್ವವಿದ್ಯಾಲಯದ ವಾರ್ಷಿಕ ವರದಿ ಮತ್ತು ವಾರ್ಷಿಕ ಲೆಕ್ಕಪತ್ರಗಳನ್ನು ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಕಡ್ಡಾಯವಾಗಿ ಪ್ರಕಟಿಸತಕ್ಕದ್ದು. ವಿಶ್ವವಿದ್ಯಾಲಯವು ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ ಪರಿಶೀಲನೆ ಮಾಡುವ ಉದ್ದೇಶಕ್ಕಾಗಿ ಕಳುಹಿಸಲಾದ ಮಾಹಿತಿಯನ್ನು, ವಿಶ್ವವಿದ್ಯಾಲಯವು ಅವುಗಳ ಮಾನದಂಡಗಳು ಮತ್ತು ಪ್ರಮಾಣಗಳನ್ನು ದೃಢೀಕರಿಸುವುದಕ್ಕಾಗಿ ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ ಕಳುಹಿಸಿದ ಮಾಹಿತಿಯನ್ನು ಹಾಗೂ ವಿಶ್ವವಿದ್ಯಾಲಯವು ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ ಸಲ್ಲಿಸಿದ ಅನುಪಾಲನಾ ವರದಿಯನ್ನೂ ಸಹ ತನ್ನ ಜಾಲತಾಣದಲ್ಲಿ ಕಡ್ಡಾಯವಾಗಿ ಪ್ರಕಟಿಸತಕ್ಕದ್ದು.

41. ನೌಕರರ ಸೇವಾ ಷರತ್ತುಗಳು.- (1) ಪರಿನಿಯಮಗಳ ಮತ್ತು ವಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಥವಾ ನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳು, ಯಾವುದಾದರೂ ಇದ್ದಲ್ಲಿ, ಅವುಗಳಿಗೆ ಒಳಪಟ್ಟು ಪ್ರತಿಯೊಬ್ಬ ನೌಕರನು ಲಿಖಿತ ಕರಾರಿನ ಅಡಿಯಲ್ಲಿ ನೇಮಕಗೊಳ್ಳತಕ್ಕದ್ದು ಮತ್ತು ಅದನ್ನು ವಿಶ್ವವಿದ್ಯಾಲಯದಲ್ಲಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅದರ ಪ್ರತಿಯನ್ನು ಸಂಬಂಧಪಟ್ಟ ನೌಕರನಿಗೆ ನೀಡತಕ್ಕದ್ದು.

(2) ನೌಕರರ ವಿರುದ್ಧ ಶಿಸ್ತು ಕ್ರಮವನ್ನು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಕಾರ್ಯವಿಧಾನಗಳ ಮೂಲಕ ನಿಯಂತ್ರಿಸತಕ್ಕದ್ದು.

(3) ಕರಾರಿನಿಂದಾಗಿ ವಿಶ್ವವಿದ್ಯಾಲಯ ಮತ್ತು ನೌಕರನ ಮಧ್ಯದಲ್ಲಿ ಉದ್ಭವಿಸಬಹುದಾದ ಯಾವುದೇ ವಿವಾದವನ್ನು, ಲಿಖಿತ ಕರಾರಿನಲ್ಲಿ ಉಪಬಂಧಿಸಿದ ವಿಧಾನದಲ್ಲಿ ಹಾಗೂ ಪರಿನಿಯಮಗಳ ಅನುಸಾರವಾಗಿ ಮತ್ತು ಅಸ್ತಿತ್ವದಲ್ಲಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ ವಿನಿಯಮಗಳ ಅನುಸಾರ ಪರಿಹರಿಸತಕ್ಕದ್ದು.

42. ಮೇಲ್ಮನವಿ ಹಕ್ಕು.- ವಿಶ್ವವಿದ್ಯಾಲಯವು ತನ್ನ ನೌಕರರ ಅಥವಾ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಸಂದರ್ಭದಲ್ಲಿ, ಬಾಧಿತ ನೌಕರ ಅಥವಾ ವಿದ್ಯಾರ್ಥಿಗಳು, ಅಸ್ತಿತ್ವದಲ್ಲಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ ವಿನಿಯಮಗಳ ಅನುಸಾರ ಮತ್ತು ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರದ ಸಂಬಂಧಪಟ್ಟ ನಿಯಮಗಳು ಮತ್ತು ವಿನಿಯಮಗಳ ಅನುಸಾರ ಪರಿನಿಯಮಗಳು ನಿರ್ದಿಷ್ಟಪಡಿಸಿದಂಥ ಪ್ರಾಧಿಕಾರಕ್ಕೆ ಮೇಲ್ಮನವಿಯನ್ನು ಸಲ್ಲಿಸುವ ಹಕ್ಕನ್ನು ಹೊಂದಿರತಕ್ಕದ್ದು.

43. ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿ.- ವಿಶ್ವವಿದ್ಯಾಲಯವು, ತನ್ನ ನೌಕರರ ಪ್ರಯೋಜನಕ್ಕಾಗಿ, ಜಾರಿಯಲ್ಲಿರುವ ಪರಿನಿಯಮಗಳು ಮತ್ತು ಕಾನೂನುಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು ತಾನು

ಸೂಕ್ತವೆಂದು ಭಾವಿಸಬಹುದಾದ ಅಂಥ ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿಯನ್ನು ರಚಿಸತಕ್ಕದ್ದು ಹಾಗೂ ಅಂಥ ವಿಮಾ ಯೋಜನೆಗಳನ್ನು ಒದಗಿಸತಕ್ಕದ್ದು.

44. ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಮತ್ತು ಸಂಸ್ಥೆಗಳ ರಚನೆಗೆ ಸಂಬಂಧಿಸಿದ ವಿವಾದಗಳು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಇತರ ಸಂಸ್ಥೆಯ ಸದಸ್ಯನಾಗಿ ಯಾವೊಬ್ಬ ವ್ಯಕ್ತಿಯು ಯುಕ್ತವಾಗಿ ಆಯ್ಕೆಯಾಗಿದ್ದಾನೆಯೇ ಅಥವಾ ನೇಮಕಗೊಂಡಿದ್ದಾನೆಯೇ ಅಥವಾ ಅದಕ್ಕೆ ಅರ್ಹನಾಗಿದ್ದಾನೆಯೇ ಎಂಬ ಯಾವುದೇ ಪ್ರಶ್ನೆ ಉದ್ಭವಿಸಿದರೆ, ಆ ವಿಷಯವನ್ನು ತೀರ್ಮಾನಕ್ಕಾಗಿ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು.

45. ಸಮಿತಿಗಳ ರಚನೆ.- 24ನೇ ಪ್ರಕರಣದಲ್ಲಿ ನಮೂದಿಸಿದ ವಿಶ್ವವಿದ್ಯಾಲಯದ ಯಾವುದೇ ಇತರ ಪ್ರಾಧಿಕಾರವು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಅಧಿಕಾರವನ್ನು ಹೊಂದಿರುವ ಅಂಥ ಸದಸ್ಯರನ್ನು ಒಳಗೊಂಡ ಅಂಥ ಪ್ರಾಧಿಕಾರದ ಒಂದು ಸಮಿತಿಯನ್ನು ರಚಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

46. ಆಕಸ್ಮಿಕವಾಗಿ ಖಾಲಿಯಾದ ಸ್ಥಾನಗಳನ್ನು ಭರ್ತಿ ಮಾಡುವುದು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಂಸ್ಥೆಯ ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ಪೈಕಿ ಯಾವುದೇ ಸ್ಥಾನವು ಆಕಸ್ಮಿಕವಾಗಿ ಖಾಲಿಯಾದರೆ, ಯಾರ ಸ್ಥಾನವು ಖಾಲಿಯಾಗಿ ತುಂಬಬೇಕಾಗಿ ಬಂದಿದೆಯೋ ಆ ಸದಸ್ಯನನ್ನು ಯಾವ ರೀತಿಯಲ್ಲಿ ಆರಿಸಲಾಗಿತ್ತೋ ಅದೇ ರೀತಿಯಲ್ಲಿ ಹೊಸ ಸದಸ್ಯನನ್ನು ಆರಿಸಿ ಭರ್ತಿ ಮಾಡತಕ್ಕದ್ದು ಮತ್ತು ಹಾಗೆ ಖಾಲಿ ಸ್ಥಾನವನ್ನು ಭರ್ತಿ ಮಾಡಿದ ವ್ಯಕ್ತಿಯು ಆತನು ಯಾವ ಸದಸ್ಯನ ಸ್ಥಾನದಲ್ಲಿ ಭರ್ತಿಯಾಗಿರುವನೋ ಆ ಸದಸ್ಯನು ಅಂಥ ಪ್ರಾಧಿಕಾರ ಅಥವಾ ಸಂಸ್ಥೆಯ ಸದಸ್ಯನಾಗಿ ಉಳಿಯುತ್ತಿದ್ದ ಬಾಕಿ ಅವಧಿಯವರೆಗೆ ಮಾತ್ರ ಸದಸ್ಯನಾಗಿರತಕ್ಕದ್ದು.

47. ತಾತ್ಕಾಲಿಕ ಉಪಬಂಧಗಳು.- ಈ ಅಧಿನಿಯಮ ಮತ್ತು ಪರಿನಿಯಮಗಳ ಯಾವುದೇ ಇತರ ಉಪಬಂಧಗಳಲ್ಲಿ ಏನೇ ಇದ್ದರೂ,-

- (i) ಮೊದಲ ಕುಲಪತಿ ಮತ್ತು ಸಹ-ಕುಲಪತಿ ಹುದ್ದೆ ಯಾವುದಾದರೂ ಇದ್ದರೆ, ಅವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು;
- (ii) ಮೊದಲ ಕುಲಸಚಿವರನ್ನು ಮತ್ತು ಮೊದಲ ಹಣಕಾಸು ಅಧಿಕಾರಿಯವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು; ಮತ್ತು
- (iii) ಮೊದಲ ವ್ಯವಸ್ಥಾಪನ ಮಂಡಳಿ, ಮೊದಲ ಹಣಕಾಸು ಸಮಿತಿ, ಮೊದಲ ನಾವಿನ್ಯತೆ ಮತ್ತು ಸಂಶೋಧನಾ ಪರಿಷತ್ತು ಹಾಗೂ ಮೊದಲ ಶೈಕ್ಷಣಿಕ ಪರಿಷತ್ತನ್ನು ಕುಲಾಧಿಪತಿಯವರು ರಚಿಸತಕ್ಕದ್ದು.

48. ಶಾಶ್ವತ ಶಾಸನಬದ್ಧ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು ಕನಿಷ್ಠ ಇಪ್ಪತ್ತೈದು ಕೋಟಿ ರೂಪಾಯಿಗಳನ್ನು ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಸರ್ಕಾರದ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ ಇವರ ಹೆಸರಿನಲ್ಲಿ ಜಂಟಿಯಾಗಿ ಒಂದು ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು ಇದರ ಪೈಕಿ ಕನಿಷ್ಠ ಹದಿನೈದು ಕೋಟಿ ರೂಪಾಯಿಗಳು ನಗದು ರೂಪದಲ್ಲಿ ಮತ್ತು ಇನ್ನುಳಿದದ್ದು ಬ್ಯಾಂಕ್ ಗ್ಯಾರಂಟಿ ರೂಪದಲ್ಲಿ ಇರತಕ್ಕದ್ದು ಮತ್ತು ಇದನ್ನು ತಾನಾಗಿಯೇ ಹೆಚ್ಚಿಸಬಹುದಾಗಿದ್ದು ಆದರೆ ಕಡಿಮೆ ಮಾಡತಕ್ಕದ್ದಲ್ಲ.

(2) ವಿಶ್ವವಿದ್ಯಾಲಯವು, ನಿಯಮಿಸಬಹುದಾದ ಅಂಥ ವಿಧಾನದಲ್ಲಿ, ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಹಣವನ್ನು ಹೂಡಲು ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯವು ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಗೆ ವರ್ಗಾವಣೆ ಮಾಡಬಹುದು. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನೂ ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(4) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಿದ ವರಮಾನದ ಶೇಕಡಾ ಎಪ್ಪತ್ತೈದರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸಗಳ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತೈದರಷ್ಟನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಯಲ್ಲಿ ಮರು ಹೂಡಿಕೆ ಮಾಡತಕ್ಕದ್ದು.

49. ವಿಶ್ವವಿದ್ಯಾಲಯದ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂಥ ನಿಧಿಗಳನ್ನು ಒಳಗೊಂಡ ವಿಶ್ವವಿದ್ಯಾಲಯದ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದು ಕಾಲಕಾಲಕ್ಕೆ ಸ್ವೀಕರಿಸಬಹುದಾದ ದೇಣಿಗೆಗಳು ಮತ್ತು ಇತರ ನಿಧಿಗಳನ್ನು ಒಳಗೊಂಡಿರಬಹುದು.

(2) ವಿಶ್ವವಿದ್ಯಾಲಯವು, ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ವಿಧಾನದಲ್ಲಿ ವಿಶ್ವವಿದ್ಯಾಲಯದ ದತ್ತಿನಿಧಿಯನ್ನು ಹೂಡಿಕೆ ಮಾಡುವ ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯ ದತ್ತಿ ನಿಧಿಯು, ವಿಶ್ವವಿದ್ಯಾಲಯವು ತನ್ನ ಸಾಮಾಜಿಕ ಧೈಯೋದ್ದೇಶಗಳನ್ನು ನೆರವೇರಿಸುವ ಸಂದರ್ಭದಲ್ಲಿ ಮತ್ತು/ಅಥವಾ ಅನಿರೀಕ್ಷಿತ ಸನ್ನಿವೇಶದಲ್ಲಿ ಉದ್ಭವಿಸಬಹುದಾದ ಹಣಕಾಸು ಸವಾಲುಗಳಿಂದ ತನ್ನನ್ನು ರಕ್ಷಿಸಿಕೊಳ್ಳುವುದಕ್ಕಾಗಿ, ಸ್ವಇಚ್ಛೆಯಿಂದ ನಿರ್ವಹಿಸಿಕೊಂಡು ಬರಲು ಮತ್ತು ಜವಾಬ್ದಾರಿಯಿಂದ ಹಣ ಹೂಡಿಕೆ ಮಾಡಲು ಇಚ್ಛೆಯುಳ್ಳ ಸ್ವಯಂ ವಿಧಿಸಿಕೊಂಡ ನಿಧಿಯಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವು, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಗೆ ವರ್ಗಾಯಿಸಬಹುದು. ವಿಶ್ವವಿದ್ಯಾಲಯದ ಸಮಾಪನೆಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನು ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(5) ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಬರುವ ವರಮಾನದ ಶೇಕಡಾ ಎಂಭತ್ತರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸದ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತರಷ್ಟನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಯಲ್ಲಿ ಮರು ಹೂಡಿಕೆ ಮಾಡತಕ್ಕದ್ದು.

50. ಸಾಮಾನ್ಯ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಸಾಮಾನ್ಯ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

(i) ವಿಶ್ವವಿದ್ಯಾಲಯವು ವಿಧಿಸಬಹುದಾದ ಎಲ್ಲಾ ಶುಲ್ಕಗಳು;

(ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ಮೂಲದಿಂದ ಸ್ವೀಕರಿಸಲಾದ ಎಲ್ಲಾ ಮೊತ್ತ;

(iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ದೇಣಿಗೆಗಳು;

(iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು ಅಥವಾ ವಂತಿಗೆಗಳು;

(2) ಸಾಮಾನ್ಯ ನಿಧಿಗೆ ಜಮಾ ಮಾಡಿದ ನಿಧಿಗಳನ್ನು ವಿಶ್ವವಿದ್ಯಾಲಯದ ಎಲ್ಲಾ ಆವರ್ತಕ ವೆಚ್ಚಗಳನ್ನು ಭರಿಸಲು ಉಪಯೋಗಿಸಿಕೊಳ್ಳತಕ್ಕದ್ದು.

51. ಅಭಿವೃದ್ಧಿ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಅಭಿವೃದ್ಧಿ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

(i) ವಿಶ್ವವಿದ್ಯಾಲಯದ ಅಭಿವೃದ್ಧಿಯ ಉದ್ದೇಶಗಳಿಗಾಗಿ ಯಾವುದೇ ಇತರ ಮೂಲಗಳಿಂದ ಸ್ವೀಕರಿಸಿದ ಎಲ್ಲಾ ಮೊತ್ತಗಳು;

(ii) ವಿಶ್ವವಿದ್ಯಾಲಯಕ್ಕೆ ನೀಡಿದ ಎಲ್ಲಾ ವಂತಿಗೆಗಳು;

(iii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾರೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು ಅಥವಾ ವಂತಿಗೆಗಳು; ಮತ್ತು

(iv) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಲಾದ ಎಲ್ಲಾ ವರಮಾನಗಳು.

(2) ಕಾಲಕಾಲಕ್ಕೆ ಅಭಿವೃದ್ಧಿ ನಿಧಿಗೆ ಜಮೆ ಮಾಡಿದ ನಿಧಿಯನ್ನು ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಉಪಯೋಗಿಸಿಕೊಳ್ಳತಕ್ಕದ್ದು.

52. ನಿಧಿಗಳ ನಿರ್ವಹಣೆ.- 48, 49, 50 ಮತ್ತು 51ನೇ ಪ್ರಕರಣಗಳಡಿಯಲ್ಲಿ ಸ್ಥಾಪಿಸಲಾದ ನಿಧಿಗಳನ್ನು ಆಡಳಿತ ಮಂಡಳಿಯ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಒಳಪಟ್ಟು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ನಿಯಂತ್ರಿಸತಕ್ಕದ್ದು ಹಾಗೂ ನಿರ್ವಹಿಸತಕ್ಕದ್ದು.

53. ವಾರ್ಷಿಕ ವರದಿ.- (1) ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ಅನುಮೋದನೆಗಾಗಿ ಆಡಳಿತ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಆಡಳಿತ ಮಂಡಳಿಯು ವಾರ್ಷಿಕ ವರದಿಯನ್ನು ತನ್ನ ಸಭೆಯಲ್ಲಿ ಪರ್ಯಾಲೋಚಿಸತಕ್ಕದ್ದು ಹಾಗೂ ಅದನ್ನು ಮಾರ್ಪಾಡುಗಳೊಡನೆ ಅಥವಾ ಮಾರ್ಪಾಡುಗಳಿಲ್ಲದೆ ಅನುಮೋದಿಸಬಹುದು.

(3) ಆಡಳಿತ ಮಂಡಳಿಯು ಯುಕ್ತವಾಗಿ ಅನುಮೋದಿಸಿದ ವಾರ್ಷಿಕ ವರದಿಯ ಒಂದು ಪ್ರತಿಯನ್ನು ಪ್ರತಿವರ್ಷದ ಮಾರ್ಚ್-ನಲ್ಲಿ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ಡಿಸೆಂಬರ್ 31ಕ್ಕೆ ಮೊದಲು ಕುಲಾಧ್ಯಕ್ಷರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು. ವಾರ್ಷಿಕ ವರದಿಯ ಒಂದು ಪ್ರತಿಯನ್ನು ಪ್ರತಿವರ್ಷದ ಡಿಸೆಂಬರ್ 31ನೇ ದಿನಾಂಕಕ್ಕೆ ಮೊದಲು ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಪ್ರಕಟಿಸತಕ್ಕದ್ದು.

54. ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.- (1) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕ ಪತ್ರ ಮತ್ತು ಜಮಾ ಖರ್ಚು ಪಟ್ಟಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಎಲ್ಲಾ ಮೂಲಗಳಿಂದ ಪ್ರಾಪ್ತವಾಗುವ ಅಥವಾ ಸ್ವೀಕರಿಸಲಾಗುವ ಎಲ್ಲಾ ನಿಧಿಗಳು ಹಾಗೂ ವಿತರಿಸಿದ ಅಥವಾ ಸಂದಾಯ ಮಾಡಿದ ಎಲ್ಲಾ ಮೊಬಲಗುಗಳನ್ನು ವಿಶ್ವವಿದ್ಯಾಲಯವು ನಿರ್ವಹಿಸುವ ಲೆಕ್ಕಪತ್ರದಲ್ಲಿ ನಮೂದಿಸತಕ್ಕದ್ದು.

(2) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳನ್ನು ಪ್ರತಿ ವರ್ಷವೂ ಭಾರತದ ಚಾರ್ಟೆಡ್ ಅಕೌಂಟೆಂಟ್ಸ್ ಸಂಸ್ಥೆಯ ಸದಸ್ಯರಾಗಿರುವ ಒಬ್ಬ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆ ಮಾಡಿಸತಕ್ಕದ್ದು.

(3) ವಾರ್ಷಿಕ ಲೆಕ್ಕಪತ್ರಗಳು ಮತ್ತು ಜಮಾ ಖರ್ಚು ಪಟ್ಟಿಯನ್ನು ಲೆಕ್ಕಪರಿಶೋಧನಾ ವರದಿಯೊಡನೆ, ಪ್ರತಿ ವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ನವೆಂಬರ್ 30ಕ್ಕೆ ಮೊದಲು ಆಡಳಿತ ಮಂಡಳಿಗೆ ಸಲ್ಲಿಸತಕ್ಕದ್ದು.

(4) ವಾರ್ಷಿಕ ಲೆಕ್ಕಪತ್ರಗಳು, ಜಮಾಖರ್ಚು ಪಟ್ಟಿ ಮತ್ತು ಲೆಕ್ಕಪರಿಶೋಧನಾ ವರದಿಯನ್ನು ಆಡಳಿತ ಮಂಡಳಿಯು ತನ್ನ ಸಭೆಯಲ್ಲಿ ಪರ್ಯಾಲೋಚಿಸತಕ್ಕದ್ದು ಮತ್ತು ಆಡಳಿತ ಮಂಡಳಿಯು ಅದನ್ನು ತನ್ನ ಅಭಿಪ್ರಾಯಗಳೊಡನೆ ಕುಲಾಧ್ಯಕ್ಷರಿಗೆ ಹಾಗೂ ಸರ್ಕಾರಕ್ಕೆ ಪ್ರತಿ ವರ್ಷದ ಡಿಸೆಂಬರ್ 31ರಂದು ಅಥವಾ ಅದಕ್ಕೂ ಮೊದಲು ಕಳುಹಿಸತಕ್ಕದ್ದು.

(5) ಲೆಕ್ಕಪರಿಶೋಧಕರ ವರದಿಯಲ್ಲಿ ಯಾವುದೇ ಮುಖ್ಯ ಬದಲಾವಣೆ ಇದ್ದ ಸಂದರ್ಭದಲ್ಲಿ, ಅವುಗಳನ್ನು ಸರಿಪಡಿಸಲು, ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಕ್ಕೆ ನಿರ್ದೇಶನಗಳನ್ನು ನೀಡಬಹುದು ಮತ್ತು ಅಂಥ ನಿರ್ದೇಶನಗಳು ವಿಶ್ವವಿದ್ಯಾಲಯದ ಮೇಲೆ ಬಾಧ್ಯತೆಯುಳ್ಳದ್ದಾಗಿರತಕ್ಕದ್ದು.

(6) ವಾರ್ಷಿಕ ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನಾ ವರದಿಯ ಒಂದು ಪ್ರತಿಯನ್ನು ಪ್ರತಿವರ್ಷ ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಪ್ರಕಟಿಸತಕ್ಕದ್ದು.

55. ವಿಶ್ವವಿದ್ಯಾಲಯ ದಾಖಲೆಗಳ ರುಜುವಾತಿನ ವಿಧಾನ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಮಿತಿಯ ಯಾವುದೇ ರಶೀದಿ, ಅರ್ಜಿ, ನೋಟೀಸು, ಆದೇಶ, ನಡಾವಳಿ ಅಥವಾ ಗೊತ್ತುವಳಿಯು ಅಥವಾ ವಿಶ್ವವಿದ್ಯಾಲಯದ ಸ್ವಾಧೀನದಲ್ಲಿರುವ ಇತರ ದಸ್ತಾವೇಜುಗಳು ಅಥವಾ ವಿಶ್ವವಿದ್ಯಾಲಯವು ಯುಕ್ತವಾಗಿ ನಿರ್ವಹಿಸುವ ಯಾವುದೇ ರಿಜಿಸ್ಟ್ರರಲ್ಲಿಯ ಯಾವುದೇ ನಮೂದುಗಳ ಪ್ರತಿಯನ್ನು, ಅದರ ಮೇಲೆ ಕುಲಸಚಿವರು ಪ್ರಮಾಣೀಕರಿಸಿದ್ದರೆ, ಅಂಥ ರಶೀದಿ, ಅರ್ಜಿ, ನೋಟೀಸು, ಆದೇಶ, ನಡಾವಳಿ, ಗೊತ್ತುವಳಿ ಅಥವಾ ದಸ್ತಾವೇಜು ಅಥವಾ ರಿಜಿಸ್ಟ್ರರಲ್ಲಿರುವ ನಮೂದನ್ನು ಮೇಲ್ನೋಟದ ಸಾಕ್ಷ್ಯವೆಂಬುದಾಗಿ ಸ್ವೀಕರಿಸತಕ್ಕದ್ದು ಮತ್ತು ವಿಷಯಗಳ ಸಾಕ್ಷಿಯಾಗಿ ಅಂಗೀಕರಿಸತಕ್ಕದ್ದು ಹಾಗೂ ಅದರಲ್ಲಿ ದಾಖಲಿಸಿರುವ ವಿಷಯಗಳು ಮತ್ತು ವಹಿವಾಟುಗಳನ್ನು ಮೂಲ ದಾಖಲೆಗಳನ್ನು ಸಲ್ಲಿಸಿದ್ದರೆ ಹೇಗೋ ಹಾಗೆ, ಅದೇ ರೀತಿಯಲ್ಲಿ ಸಾಕ್ಷ್ಯವಾಗಿ ಅಂಗೀಕರಿಸತಕ್ಕದ್ದು.

56. ನಿರ್ದೇಶನಗಳನ್ನು ನೀಡಲು ರಾಜ್ಯ ಸರ್ಕಾರದ ಅಧಿಕಾರ.- ರಾಜ್ಯಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಥವಾ ಅದರಲ್ಲಿ ಇರುವ ಯಾವುದೇ ಉಪಬಂಧಗಳನ್ನು ಅಥವಾ ಅದರಡಿಯಲ್ಲಿ ರಚಿಸಿದ ಯಾವುದೇ ನಿಯಮಗಳು ಅಥವಾ ಆದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ನಿರ್ದೇಶನ ನೀಡುವುದು ಅವಶ್ಯವೆಂದು ಅಥವಾ ಉಚಿತವೆಂದು ಅಭಿಪ್ರಾಯಪಟ್ಟಲ್ಲಿ ಅದು ಅಂಥ ನಿರ್ದೇಶನಗಳನ್ನು ನೀಡಬಹುದು ಮತ್ತು

ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಅಥವಾ ಸಂದರ್ಭಾನುಸಾರವಾಗಿ ವ್ಯವಸ್ಥಾಪನಾ ಮಂಡಳಿಯು ಅಂಥ ಪ್ರತಿಯೊಂದು ನಿರ್ದೇಶನವನ್ನು ಪಾಲಿಸತಕ್ಕದ್ದು.

57. ದಂಡನೆಗಳು.- (1) ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ರಚಿತವಾದ ನಿಯಮಗಳು ಉಪಬಂಧಗಳನ್ನು ಅಥವಾ ಯಾವುದೇ ಪರೀಕ್ಷಾ ವಿಷಯಗಳನ್ನು ಅಥವಾ ಪದವಿಗಳನ್ನು ನೀಡುವುದಕ್ಕೆ ಅಥವಾ ಅಂಕಪಟ್ಟಿಗಳನ್ನು ನೀಡುವುದಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಉಲ್ಲಂಘನೆಗಳನ್ನು ಮಾಡುವ ಯಾವೊಬ್ಬ ವ್ಯಕ್ತಿಯು, ಅಪರಾಧ ನಿರ್ಣಯವಾದ ಮೇಲೆ, ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಲ್ಲದ ಆದರೆ ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಆರು ತಿಂಗಳ ಅವಧಿಗಿಂತ ಕಡಿಮೆಯಲ್ಲದ ಆದರೆ ಎರಡು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು:

ಪರಂತು, ಅಪರಾಧವನ್ನು ಎಸಗುವಲ್ಲಿ ವಿಶ್ವವಿದ್ಯಾಲಯವೂ ಸಹ ಒಳಗೊಂಡಿರುವಲ್ಲಿ, ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಈ ಅಧಿನಿಯಮದ ಅಡಿಯಲ್ಲಿ ಮಂಜೂರು ಮಾಡಲಾದ ಅನುಮತಿ ಪತ್ರವನ್ನು ಹಿಂತೆಗೆದುಕೊಳ್ಳತಕ್ಕದ್ದು.

(2) ಈ ಪ್ರಕರಣದ ಅಡಿಯಲ್ಲಿನ ದಂಡನೆಯನ್ನು ಇತರ ಯಾವುದೇ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಲಾದ ದಂಡನೆಗೆ ಬಾಧಕವಾಗದಂತೆ ವಿಧಿಸಬಹುದು.

58. ಪ್ರವೇಶಿಸುವ ಮತ್ತು ಪರಿಶೀಲಿಸುವ ಅಧಿಕಾರ.- ರಾಜ್ಯಸರ್ಕಾರವು ಈ ಬಗ್ಗೆ ಅಧಿಕೃತಗೊಳಿಸಿದ 'ಎ' ಸಮೂಹದ ಅಧಿಕಾರಿ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಯಾವೊಬ್ಬ ಅಧಿಕಾರಿಯು, ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಅಧಿನಿಯಮ, 1984ರ (1984ರ ಕರ್ನಾಟಕ ಅಧಿನಿಯಮ 37) ಅಡಿಯಲ್ಲಿ ನಿರ್ದಿಷ್ಟಪಡಿಸಿರಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗಾಗಿ, ಆ ಅಧಿನಿಯಮದ 9ನೇ ಪ್ರಕರಣದ ಅಡಿಯಲ್ಲಿ ಉಪಬಂಧಿಸಲಾದಂತಹವೇ ಅಧಿಕಾರಗಳನ್ನು ಚಲಾಯಿಸಲು ಮತ್ತು ಪ್ರಕಾರ್ಯಗಳನ್ನು ನೆರವೇರಿಸಲು ಅಧಿಕೃತನಾದ ಅಧಿಕಾರಿ ಎಂಬುದಾಗಿ ಭಾವಿಸತಕ್ಕದ್ದು.

59. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ನಿರ್ದೇಶನವನ್ನು ನೀಡುವ ಅಧಿಕಾರ.- (1) ವಿಶ್ವವಿದ್ಯಾಲಯವು ತನ್ನ ರಚನೆ ಅಥವಾ ನಿಗಮನವನ್ನು ನಿಯಂತ್ರಿಸುವ ಕಾನೂನಿಗೆ ಅನುಸಾರವಾಗಿ ತನ್ನ ಸಮಾಪನವನ್ನು ಉದ್ದೇಶಿಸಿದ್ದಲ್ಲಿ, ಅದು ಲಿಖಿತವಾಗಿ ಕನಿಷ್ಠ ಆರು ತಿಂಗಳ ಪೂರ್ವ ಸೂಚನೆಯನ್ನು ಸರ್ಕಾರಕ್ಕೆ ನೀಡತಕ್ಕದ್ದು.

(2) ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಈ ಕೆಳಗಿನವುಗಳ ಬಗ್ಗೆ, ಎಂದರೆ:-

(i) ಪದವಿಯನ್ನು ನೀಡುವುದಕ್ಕಾಗಿ ಬೋಧನೆಯ ಗುಣಮಟ್ಟ;

(ii) ಶಿಕ್ಷಣದ ಗುಣಮಟ್ಟ;

(iii) ಉನ್ನತ ಶಿಕ್ಷಣದ ವ್ಯಾಪಾರೀಕರಣವನ್ನು ತಡೆಗಟ್ಟುವುದು; ಮತ್ತು

(iv) ಅಧಿನಿಯಮದ ಉಪಬಂಧಗಳ ಉಲ್ಲಂಘನೆ, ಯಾವುದಾದರೂ ಇದ್ದಲ್ಲಿ,

- ಇವುಗಳ ಬಗ್ಗೆ ನಿಯತಕಾಲಿಕ ಪರಿಶೀಲನೆಯನ್ನು ನಡೆಸತಕ್ಕದ್ದು ಮತ್ತು ಈ ಪರಿಶೀಲನೆ ನಡೆಸಿದ ದಿನಾಂಕದಿಂದ ಹತ್ತು ದಿನಗಳೊಳಗಾಗಿ ಸರ್ಕಾರಕ್ಕೆ ವರದಿಯನ್ನು ಕಳುಹಿಸತಕ್ಕದ್ದು. ಪರಿಶೀಲನಾ ವರದಿಯನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಜಾಲತಾಣದಲ್ಲಿಯೂ ಸಹ ಪ್ರಕಟಿಸತಕ್ಕದ್ದು.

(3) ದುರ್ವ್ಯವಹರಣೆ, ದುರಾಡಳಿತ ಮತ್ತು ಅಶಿಸ್ತು ಕಂಡುಬಂದರೆ, ಸರ್ಕಾರವು, ವಿಶ್ವವಿದ್ಯಾಲಯದ ಆಡಳಿತ ವರ್ಗದವರಿಗೆ ಆಡಳಿತವನ್ನು ಸರಿಪಡಿಸಬೇಕೆಂದು ನಿರ್ದೇಶನಗಳನ್ನು ನೀಡತಕ್ಕದ್ದು. ನಿಯಮಿಸಬಹುದಾದಂಥ ಅವಧಿಯೊಳಗೆ ಆ ನಿರ್ದೇಶನವನ್ನು ಪಾಲಿಸದಿದ್ದರೆ, ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕೋರ್ಸ್‌ನ್ನು ಸಮಾಪನಗೊಳಿಸುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳುವ ಹಕ್ಕು ಸರ್ಕಾರದಲ್ಲಿ ನಿಹಿತವಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕೋರ್ಸ್‌ನ್ನು ಸಮಾಪನಗೊಳಿಸುವ ವಿಧಾನವು, ಸರ್ಕಾರವು ಈ ಸಂಬಂಧದಲ್ಲಿ ನಿಯಮಿಸಬಹುದಾದಂತೆ ಇರತಕ್ಕದ್ದು:

ಪರಂತು, ವಿಶ್ವವಿದ್ಯಾಲಯವು ತನ್ನ ಕಾರಣಗಳನ್ನು ಹೇಳಿಕೊಳ್ಳಲು ಯುಕ್ತ ಅವಕಾಶವನ್ನು ನೀಡಿದ ಹೊರತು, ಅಂಥ ಯಾವುದೇ ಕ್ರಮವನ್ನು ಕೈಗೊಳ್ಳತಕ್ಕದ್ದಲ್ಲ.

(5) ಉಪಪ್ರಕರಣ (1)ರಲ್ಲಿ ಉಲ್ಲೇಖಿಸಲಾದ ನೋಟಿಸನ್ನು ಸ್ವೀಕರಿಸಿದ ಮೇಲೆ, ಸರ್ಕಾರವು ಸಂಬಂಧಿಸಿದ ನಿಯಂತ್ರಣಾ ಪ್ರಾಧಿಕಾರದೊಡನೆ ಸಮಾಲೋಚಿಸಿ, ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ಅಥವಾ ವ್ಯಾಸಂಗ ಕ್ರಮವನ್ನು ಪರಿಸಮಾಪನಗೊಳಿಸಲು ಉದ್ದೇಶಿಸಿದ ದಿನಾಂಕದಿಂದ, ವಿಶ್ವವಿದ್ಯಾಲಯದಲ್ಲಿ ನಿಯತ ವ್ಯಾಸಂಗ ಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಕೊನೆಯ ತಂಡವು ತನ್ನ ವ್ಯಾಸಂಗ ಕ್ರಮವನ್ನು ಮುಗಿಸುವವರೆಗೆ ಪರಿನಿಯಮಗಳಲ್ಲಿ ನಿಯಮಿಸಬಹುದಾದಂಥ ವಿಧಾನದಲ್ಲಿ ವಿಶ್ವವಿದ್ಯಾಲಯದ ಆಡಳಿತಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡತಕ್ಕದ್ದು.

60. ಸಮಾಪನೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೆಚ್ಚಗಳು.- (1) 61ನೇ ಪ್ರಕರಣದ (5)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ಅದರ ಆಡಳಿತಾತ್ಮಕ ವೆಚ್ಚಗಳನ್ನು ನಿಯಮಿಸಬಹುದಾದಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಭರಿಸತಕ್ಕದ್ದು.

(2) ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ವಿಶ್ವವಿದ್ಯಾಲಯದ ವೆಚ್ಚವನ್ನು ಭರಿಸಲು 48, 49, 50 ಮತ್ತು 51ನೇ ಪ್ರಕರಣಗಳ ಅಡಿಯಲ್ಲಿ ಉಲ್ಲೇಖಿಸಲಾದ ನಿಧಿಯು ಸಾಕಷ್ಟಿಲ್ಲದ್ದಲ್ಲಿ, ಅಂಥ ವೆಚ್ಚವನ್ನು ಸರ್ಕಾರವು, ವಿಶ್ವವಿದ್ಯಾಲಯದ ಸ್ವತ್ತುಗಳು ಅಥವಾ ಆಸ್ತಿಗಳನ್ನು ವಿಲೇ ಮಾಡುವ ಮೂಲಕ ಭರಿಸಬಹುದು.

(3) ವಿಶ್ವವಿದ್ಯಾಲಯದ ಸಮಾಪನೆಯು ದುರ್ವ್ಯವಹರಣೆ ಅಥವಾ ದುರಾಡಳಿತದ ಕಾರಣಗಳಿಗಾಗಿ ಆಗಿದ್ದಲ್ಲಿ, ಸರ್ಕಾರವು ಅಂಥ ದುರ್ವ್ಯವಹಾರಕ್ಕೆ ಅಥವಾ ದುರಾಡಳಿತಕ್ಕೆ ಹೊಣೆಯಾಗಿರುವ ವ್ಯಕ್ತಿಗಳನ್ನು ಗುರುತಿಸುವ ಮತ್ತು ಅವರ ಮೇಲೆ ತಾನು ಸೂಕ್ತವೆಂದು ಭಾವಿಸಬಹುದಾದಂಥ ದಂಡನೆಯನ್ನು ವಿಧಿಸಲು ಸ್ವತಂತ್ರವಾಗಿರತಕ್ಕದ್ದು. ಆಡಳಿತಾಧಿಕಾರಿಯನ್ನು ನೇಮಿಸುವ ಅಥವಾ ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸುವ ಅಥವಾ ಆ ಬಗ್ಗೆ ಇತರ ಯಾವುದೇ ಕ್ರಮವನ್ನು ಕೈಗೊಳ್ಳುವ ಹಕ್ಕು ಸರ್ಕಾರದಲ್ಲಿ ನಿಹಿತವಾಗಿರತಕ್ಕದ್ದು.

61. ಸಾರ್ವಜನಿಕ ಹಿತಾಸಕ್ತಿಯಲ್ಲಿ ವಿಶ್ವವಿದ್ಯಾಲಯದ ವ್ಯವಸ್ಥಾಪನೆಯನ್ನು ತಾತ್ಕಾಲಿಕವಾಗಿ ವಶಕ್ಕೆ ತೆಗೆದುಕೊಳ್ಳುವುದು.- (1) ರಾಜ್ಯದಲ್ಲಿ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ, ಯಾವುದೇ ಖಾಸಗಿ ವಿಶ್ವವಿದ್ಯಾಲಯವು,-

(ಎ) ಪದವಿಯನ್ನು ನೀಡುವುದಕ್ಕಾಗಿ ಬೋಧನೆಯ ಗುಣಮಟ್ಟ;

(ಬಿ) ಶಿಕ್ಷಣದ ಗುಣಮಟ್ಟ;

(ಸಿ) ಉನ್ನತ ಶಿಕ್ಷಣದ ವ್ಯಾಪಾರೀಕರಣವನ್ನು ತಡೆಗಟ್ಟುವುದು; ಅಥವಾ

(ಡಿ) ಅದು ಯಾವುದರ ಅಡಿಯಲ್ಲಿ ಸ್ಥಾಪನೆಯಾಗಿದೆಯೋ ಆ ಅಧಿನಿಯಮದ ಉಪಬಂಧಗಳನ್ನು

- ಉಲ್ಲಂಘಿಸಿದೆಯೆಂದು ಉನ್ನತ ಶಿಕ್ಷಣ ಪರಿಷತ್ತಿನ ಪರಿಶೀಲನಾ ವರದಿಯ ಆಧಾರದ ಮೇಲೆ ಕಂಡುಬಂದಲ್ಲಿ, ಸರ್ಕಾರವು ನಿರ್ದೇಶನಗಳನ್ನು ನೀಡಿದ್ದರೂ, ವಿಶ್ವವಿದ್ಯಾಲಯವು ಅದನ್ನು ಪಾಲಿಸಿಲ್ಲವೆಂದು ಮತ್ತು ದುರ್ವ್ಯವಹಾರ, ದುರಾಡಳಿತವನ್ನು ಮುಂದುವರೆಸಿದೆಯೆಂದು ಹಾಗೂ ಅಶಿಸ್ತನ್ನು ಪಾಲಿಸುತ್ತಿದೆಯೆಂದು ರಾಜ್ಯ ಸರ್ಕಾರವು ಅಭಿಪ್ರಾಯಪಟ್ಟರೆ, ಆಗ ವಿಶ್ವವಿದ್ಯಾಲಯದ ವ್ಯವಸ್ಥಾಪನೆಯನ್ನು ಸಮಾಪನೆಗೊಳಿಸುವುದಕ್ಕೆ ಮುಂಚೆ ಸಾರ್ವಜನಿಕ ಹಿತಾಸಕ್ತಿಯಲ್ಲಿಯಾಗಲೀ ಅಥವಾ ಯಾವುದೇ ವಿಶ್ವವಿದ್ಯಾಲಯದಲ್ಲಿ ಕ್ರಮಬದ್ಧವಾದ ವ್ಯವಸ್ಥಾಪನೆಯನ್ನು ಖಾತರಿಪಡಿಸುವ ಸಲುವಾಗಿಯಾಗಲೀ ಯಾವುದೇ ವಿಶ್ವವಿದ್ಯಾಲಯದ ವ್ಯವಸ್ಥಾಪನೆಯನ್ನು ವಶಕ್ಕೆ ತೆಗೆದುಕೊಳ್ಳಬೇಕೆಂದು ಸರ್ಕಾರವು ಅಭಿಪ್ರಾಯಪಟ್ಟಲ್ಲಿ, ಅದು, ಕುಲಾಧಿಪತಿಯವರಿಗೆ ಅಥವಾ ಅಂಥ ವಿಶ್ವವಿದ್ಯಾಲಯದ ವ್ಯವಸ್ಥಾಪನೆಯ ಪ್ರಭಾರದಲ್ಲಿರುವ ಪ್ರಾಯೋಜಕ ಸಂಸ್ಥೆಗೆ ಯಾವುದೇ ಮನವಿಯನ್ನು ಮಾಡಲು ಒಂದು ತಿಂಗಳ ನೋಟೀಸನ್ನು ನೀಡಿದ ತರುವಾಯ, ಅಧಿಸೂಚನೆಯ ಮೂಲಕ, ಅದರಲ್ಲಿ ನಿರ್ದಿಷ್ಟಪಡಿಸಿದ ದಿನಾಂಕದಂದು ಮತ್ತು ದಿನಾಂಕದಿಂದ ಸದರಿ ವಿಶ್ವವಿದ್ಯಾಲಯದ ವ್ಯವಸ್ಥಾಪನೆಯು ಒಂದು ವರ್ಷದ ಅವಧಿಗಾಗಿ ಸರ್ಕಾರದಲ್ಲಿ ನಿಹಿತಗೊಳ್ಳತಕ್ಕದ್ದೆಂದು ನಿರ್ದೇಶಿಸಬಹುದು:

ಪರಂತು, ಖಾಸಗಿ ವಿಶ್ವವಿದ್ಯಾಲಯದ ಕ್ರಮಬದ್ಧ ವ್ಯವಸ್ಥಾಪನೆಯನ್ನು ಖಾತರಿಪಡಿಸಿಕೊಳ್ಳುವ ಸಲುವಾಗಿ ಸದರಿ ಒಂದು ವರ್ಷದ ಅವಧಿಯು ಮುಕ್ತಾಯವಾದ ತರುವಾಯವೂ ಅಂಥ ವ್ಯವಸ್ಥಾಪನೆಯು ಸರ್ಕಾರದಲ್ಲಿ ನಿಹಿತವಾಗಿರುವುದು ಮುಂದುವರೆಯುವುದು ಯುಕ್ತವೆಂದು ಸರ್ಕಾರವು ಅಭಿಪ್ರಾಯಪಟ್ಟಲ್ಲಿ, ತಾನು ಸೂಕ್ತವೆಂದು ಭಾವಿಸಬಹುದಾದಂತೆ ಒಂದು ವರ್ಷಕ್ಕೆ ಮೀರದ ಮತ್ತಷ್ಟು ಅವಧಿಗಾಗಿ ಅಂಥ ವ್ಯವಸ್ಥಾಪನೆಯು ಮುಂದುವರಿಕೆಗಾಗಿ ಅದು ನಿರ್ದೇಶನವನ್ನು ನೀಡಬಹುದು. ಆದಾಗ್ಯೂ, ಅಂಥ ವ್ಯವಸ್ಥಾಪನೆಯು ಸರ್ಕಾರದಲ್ಲಿ ನಿಹಿತವಾಗಿರುವ ಒಟ್ಟು ಅವಧಿಯು ಯಾವುದೇ ಸಂದರ್ಭದಲ್ಲಿ ಎರಡು ವರ್ಷಗಳನ್ನು ಮೀರತಕ್ಕದ್ದಲ್ಲ.

(2) ಉಪಪ್ರಕರಣ (1)ರಲ್ಲಿ ಉಲ್ಲೇಖಿಸಲಾದ ವಿಶ್ವವಿದ್ಯಾಲಯವು, ಎಲ್ಲಾ ಸ್ವತ್ತುಗಳು, ಹಕ್ಕುಗಳು ಮತ್ತು ಗುತ್ತಿಗೆ ಹಿಡುವಳಿಗಳು, ಅಧಿಕಾರಗಳು, ಪ್ರಾಧಿಕಾರಗಳು ಮತ್ತು ವಿಶೇಷ ಅಧಿಕಾರಗಳನ್ನು ಹಾಗೂ ಭೂಮಿಗಳು, ಕಟ್ಟಡಗಳು, ಉಗ್ರಾಣಗಳು, ಸಲಕರಣೆಗಳು ಮತ್ತು ವಾಹನಗಳು, ನಗದು ಬಾಕಿಗಳು, ಕಂದಾಯ ನಿಧಿ, ಹೂಡಿಕೆಗಳು ಮತ್ತು ಪುಸ್ತಕ ಖಣಗಳನ್ನು ಮತ್ತು ಉಪಪ್ರಕರಣ (1)ರ ಅಡಿಯಲ್ಲಿನ ವ್ಯವಸ್ಥಾಪನೆಯನ್ನು ವಶಕ್ಕೆ ತೆಗೆದುಕೊಳ್ಳುವ ದಿನಾಂಕದ ನಿಕಟಪೂರ್ವದಲ್ಲಿ ಅಂಥ ವಿಶ್ವವಿದ್ಯಾಲಯದ ವ್ಯವಸ್ಥಾಪನೆಯ ಒಡತನ, ಸ್ವಾಧೀನ, ಅಧಿಕಾರ ಅಥವಾ ನಿಯಂತ್ರಣದಲ್ಲಿ ಅಂಥ ಸ್ವತ್ತಿನಿಂದ ಉದ್ಭವವಾದ ಎಲ್ಲಾ ಇತರ ಹಕ್ಕುಗಳು ಮತ್ತು ಹಿತಾಸಕ್ತಿಗಳು ಒಳಗೊಂಡಂತೆ ಎಲ್ಲಾ ಚರ ಮತ್ತು ಸ್ಥಿರ ಸ್ವತ್ತುಗಳು ಮತ್ತು ಎಲ್ಲಾ ಲೆಕ್ಕಪುಸ್ತಕಗಳು, ರಿಜಿಸ್ಟರುಗಳು ಮತ್ತು ಅದಕ್ಕೆ ಸಂಬಂಧಿಸಿದ ಯಾವುದೇ ಸ್ವರೂಪದಲ್ಲಿರುವ ಎಲ್ಲಾ ಇತರ ದಸ್ತಾವೇಜುಗಳನ್ನು ಒಳಗೊಳ್ಳುತ್ತದೆ ಎಂದು ಭಾವಿಸತಕ್ಕದ್ದು.

(3) ವಶಕ್ಕೆ ತೆಗೆದುಕೊಳ್ಳುವ ನಿಕಟ ಪೂರ್ವದಲ್ಲಿ ವಿಶ್ವವಿದ್ಯಾಲಯಗಳ ವ್ಯವಸ್ಥಾಪನೆಯು ಯಾರಲ್ಲಿ ನಿಹಿತಗೊಂಡಿತ್ತೋ ಆ ಎಲ್ಲಾ ವ್ಯಕ್ತಿಗಳಲ್ಲಿ, ಮೇಲೆ ಹೇಳಿದ ದಿನಾಂಕದಿಂದ ಹಾಗೆ

ನಿಹಿತಗೊಂಡಿರುವುದು ನಿಂತುಹೋಗತಕ್ಕದ್ದು ಮತ್ತು ಮೇಲೆ ಹೇಳಿದ ಅಂಥ ದಿನಾಂಕದಂದು ಹಾಗೆ ಅವರು ಪದಗಳನ್ನು ತ್ಯಜಿಸಿದ್ದಾರೆಂದು ಭಾವಿಸತಕ್ಕದ್ದು.

(4) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ, ಉಪಪ್ರಕರಣ (3)ರಲ್ಲಿ ಒಳಗೊಂಡಿರುವ ಉಪಬಂಧಗಳ ಕಾರಣಕ್ಕಾಗಿ ಯಾವುದೇ ಪದವನ್ನು ಹೊಂದಿರುವುದು ನಿಂತುಹೋದ ಯಾವೊಬ್ಬ ವ್ಯಕ್ತಿಯು, ಸಂದರ್ಭಾನುಸಾರವಾಗಿ, ವ್ಯವಸ್ಥಾಪನೆಯ ಕರಾರಿನ ಅಥವಾ ಇತರ ಏರ್ಪಾಡಿನ ಅಥವಾ ಅಕಾಲಿಕ ಮುಕ್ತಾಯಕ್ಕಾಗಿನ ಅಥವಾ ವ್ಯವಸ್ಥಾಪನೆಯ ಅಂತ್ಯಕ್ಕಾಗಿನ ಅಥವಾ ಪದದ ನಷ್ಟಕ್ಕಾಗಿನ ಯಾವುದೇ ಪರಿಹಾರಕ್ಕೆ ಅರ್ಹನಾಗಿರತಕ್ಕದ್ದಲ್ಲ.

(5) ಯಾವುದೇ ನ್ಯಾಯಾಲಯ, ನ್ಯಾಯಾಧಿಕರಣ ಅಥವಾ ಇತರ ಪ್ರಾಧಿಕಾರದ ತೀರ್ಪು, ಡಿಕ್ರಿ ಅಥವಾ ಆದೇಶದಲ್ಲಿ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ, ವಿಶ್ವವಿದ್ಯಾಲಯದ ಅಥವಾ ಅದರ ಯಾವುದೇ ಭಾಗದ ಅಥವಾ ಅದಕ್ಕೆ ಹೊಂದಿಕೊಂಡಿರುವ ಯಾವುದೇ ಸ್ವತ್ತುಗಳು ಯಾರ ಸ್ವಾಧೀನ ಅಥವಾ ಅಭಿರಕ್ಷೆ ಅಥವಾ ನಿಯಂತ್ರಣದಡಿಯಲ್ಲಿ ನಿಹಿತವಾಗಿದೆಯೋ ಆ ಪ್ರತಿಯೊಬ್ಬ ವ್ಯಕ್ತಿಯು, ಅವುಗಳ, ಸರ್ಕಾರದ ಮತ್ತು ಸರ್ಕಾರದ ಪರವಾಗಿ ಅಂಥ ವಿಶ್ವವಿದ್ಯಾಲಯದ ವ್ಯವಸ್ಥಾಪನೆಯನ್ನು ಕೈಗೊಳ್ಳುವ ಉದ್ದೇಶಕ್ಕಾಗಿ ಸರ್ಕಾರವು ನೇಮಿಸಿದ ಆಡಳಿತಾಧಿಕಾರಿಗೆ ಅಥವಾ ಆಡಳಿತಾಧಿಕಾರಿಯನ್ನು ನೇಮಿಸದಿದ್ದಾಗ, ಸರ್ಕಾರವು ನಿರ್ದೇಶಿಸಬಹುದಾದಂಥ ಇತರ ವ್ಯಕ್ತಿಗೆ ವರ್ಗಾಯಿಸತಕ್ಕದ್ದು.

(6) ಯಾವುದೇ ಸಂದೇಹದ ನಿವಾರಣೆಗಾಗಿ, ವಶಕ್ಕೆ ತೆಗೆದುಕೊಳ್ಳುವ ಮೊದಲು ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ವ್ಯವಸ್ಥಾಪನೆಯ ಮೂಲಕ ಆದ ಯಾವುದೇ ಹೊಣೆಗಾರಿಕೆಯನ್ನು ಸದರಿ ಆಡಳಿತ ಪರಿಷತ್ತು ಅಥವಾ ಪ್ರಾಯೋಜಕ ಸಂಸ್ಥೆಯ ವಿರುದ್ಧ ಜಾರಿಗೊಳಿಸಬೇಕೇ ಹೊರತು, ಸರ್ಕಾರದ ಅಥವಾ ಆಡಳಿತಾಧಿಕಾರಿಯ ವಿರುದ್ಧ ಜಾರಿಗೊಳಿಸತಕ್ಕದ್ದಲ್ಲ.

(7) ಉಪಪ್ರಕರಣ (1)ರ ಅಡಿಯಲ್ಲಿ ಸರ್ಕಾರದಲ್ಲಿ ಅಥವಾ ವಿಶ್ವವಿದ್ಯಾಲಯದಲ್ಲಿ ನಿಹಿತಗೊಳಿಸುವ ಸಂಬಂಧದಲ್ಲಿ ಪಾವತಿ ಮಾಡಬೇಕಾದ ಮೊತ್ತವು, ಅದರ ಅಸ್ತಿತ್ವದ ಅವಧಿ ಅಥವಾ ಅಂಥ ನಿಹಿತಗೊಳಿಸುವ ದಿನಾಂಕದ ನಿಕಟ ಪೂರ್ವದ ಐದು ನಿರಂತರ ಲೆಕ್ಕವರ್ಷಗಳ ಅವಧಿ ಇವುಗಳಲ್ಲಿ ಯಾವುದು ಕಡಿಮೆಯೋ ಆ ಅವಧಿಯಲ್ಲಿ ಅಂಥ ವಿಶ್ವವಿದ್ಯಾಲಯದ ಸರಾಸರಿ ಒಟ್ಟು ವಾರ್ಷಿಕ ಹೆಚ್ಚಿನ ಆದಾಯಕ್ಕೆ ಸಮನಾದ ಒಂದು ಮೊತ್ತವಾಗಿರತಕ್ಕದ್ದು:

ಪರಂತು, ವಿಶ್ವವಿದ್ಯಾಲಯವನ್ನು ಸ್ಥಾಪಿಸಿದ ಪ್ರಾಯೋಜಕ ಸಂಸ್ಥೆಗಳು ಅಥವಾ ಆಡಳಿತ ಪರಿಷತ್ತು ಅಂಥ ವಿಶ್ವವಿದ್ಯಾಲಯವನ್ನು ನಡೆಸುವುದಕ್ಕೆ ಅವಕಾಶವನ್ನು ಕಲ್ಪಿಸಿದಲ್ಲಿ ಅಂಥ ಮೊತ್ತವನ್ನು ಪಾವತಿಸತಕ್ಕದ್ದಲ್ಲ.

(8) ಉಪಪ್ರಕರಣ (7)ರ ಅಡಿಯಲ್ಲಿ ಪಾವತಿ ಮಾಡಬೇಕಾದ ಮೊತ್ತವನ್ನು, ಈ ಅಧಿನಿಯಮದ ಅಡಿಯಲ್ಲಿ ರಚಿಸಲಾದ ನಿಯಮಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದಲ್ಲಿ ಆಸಕ್ತಿಯುಳ್ಳ ವ್ಯಕ್ತಿಗೆ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ಸಮಯದಲ್ಲಿ, ಸರ್ಕಾರವು ಪಾವತಿ ಮಾಡತಕ್ಕದ್ದು.

62. ವಿಶ್ವವಿದ್ಯಾಲಯದ ವ್ಯವಸ್ಥಾಪನೆಯನ್ನು ಬಿಟ್ಟುಕೊಡುವುದು.- (1) 61ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ಅವಧಿಯ ಮುಕ್ತಾಯದ ತರುವಾಯ, ವಿಶ್ವವಿದ್ಯಾಲಯದ ವ್ಯವಸ್ಥಾಪನೆಯು, ಯಾವುದೇ ನ್ಯಾಯಾಲಯದ ಆದೇಶವು ಏನಾದರೂ

ಇದ್ದಲ್ಲಿ, ಅದಕ್ಕನುಸಾರವಾಗಿ ನಿಹಿತವಾಗತಕ್ಕದ್ದು ಮತ್ತು ಅಂಥ ಆದೇಶವು ಇಲ್ಲದಿದ್ದಲ್ಲಿ, ಸಂದರ್ಭಾನುಸಾರವಾಗಿ ಅಂಥ ವಿಶ್ವವಿದ್ಯಾಲಯದ ಆಡಳಿತ ಪರಿಷತ್ತು ಅಥವಾ ವ್ಯವಸ್ಥಾಪನಾ ಸಮಿತಿ ಅಥವಾ ಪ್ರಾಯೋಜಕ ಸಂಸ್ಥೆಯಲ್ಲಿ (ಯಾವುದೇ ಹೆಸರಿನಿಂದ ಕರೆದಿರಲಿ) ಅಥವಾ ಅದಕ್ಕೆ ಹಕ್ಕುಳ್ಳ ಅಂಥ ಇತರ ನಿಕಾಯ ಅಥವಾ ವ್ಯಕ್ತಿಯಲ್ಲಿ ನಿಹಿತವಾಗತಕ್ಕದ್ದು.

(2) 61ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ಅವಧಿಯ ಮುಕ್ತಾಯಕ್ಕೆ ಪೂರ್ವ ಯಾವುದೇ ಸಮಯದಲ್ಲಿ, ಸರ್ಕಾರದಲ್ಲಿ ವಿಶ್ವವಿದ್ಯಾಲಯದ ವ್ಯವಸ್ಥಾಪನೆ ನಿಹಿತದ ಉದ್ದೇಶವು ಈಡೇರಿದೆ ಎಂದು ಅಥವಾ ಯಾವುದೇ ಇತರ ಕಾರಣಕ್ಕಾಗಿ ಅಂಥ ವಿಶ್ವವಿದ್ಯಾಲಯದ ವ್ಯವಸ್ಥಾಪನೆಯು ಸರ್ಕಾರದಲ್ಲಿ ನಿಹಿತಗೊಂಡು ಉಳಿಯುವುದು ಅವಶ್ಯಕ ಇಲ್ಲವೆಂದು ಸರ್ಕಾರಕ್ಕೆ ಕಂಡುಬಂದಲ್ಲಿ, ಅದು ಸರ್ಕಾರಿ ರಾಜ್ಯ ಪತ್ರದಲ್ಲಿ ಆದೇಶವನ್ನು ಪ್ರಕಟಿಸುವ ಮೂಲಕ, ಆದೇಶದಲ್ಲಿ ನಿರ್ದಿಷ್ಟಪಡಿಸಬಹುದಾದಂಥ ದಿನಾಂಕದಿಂದ ಜಾರಿಗೆ ಬರುವಂತೆ ಅಂಥ ವಿಶ್ವವಿದ್ಯಾಲಯದ ವ್ಯವಸ್ಥಾಪನೆಯನ್ನು ಬಿಟ್ಟುಕೊಡಬಹುದು.

(3) ಉಪಪ್ರಕರಣ (1)ರ ಅಡಿಯಲ್ಲಿ ನಿರ್ದಿಷ್ಟಪಡಿಸಿದ ದಿನಾಂಕದಂದು ಮತ್ತು ಆ ದಿನಾಂಕದಿಂದ ವಿಶ್ವವಿದ್ಯಾಲಯದ ವ್ಯವಸ್ಥಾಪನೆಯು, ಯಾವುದೇ ನ್ಯಾಯಾಲಯದ ಆದೇಶವು, ಯಾವುದಾದರೂ ಇದ್ದಲ್ಲಿ, ಅದಕ್ಕನುಸಾರವಾಗಿ ವರ್ಗಾವಣೆಯಾಗತಕ್ಕದ್ದು ಮತ್ತು ಅಂಥ ಆದೇಶವು ಇಲ್ಲದಿದ್ದಲ್ಲಿ, ಸಂದರ್ಭಾನುಸಾರವಾಗಿ ಅಂಥ ವಿಶ್ವವಿದ್ಯಾಲಯದ ಆಡಳಿತ ಪರಿಷತ್ತು ಅಥವಾ ವ್ಯವಸ್ಥಾಪನಾ ಸಮಿತಿ ಅಥವಾ ಪ್ರಾಯೋಜಕ ಸಂಸ್ಥೆಯಲ್ಲಿ (ಯಾವುದೇ ಹೆಸರಿನಿಂದ ಕರೆದಿರಲಿ) ಅಥವಾ ಅದಕ್ಕೆ ಅರ್ಹರಾಗಿರುವ ಅಂಥ ಇತರ ನಿಕಾಯ ಅಥವಾ ವ್ಯಕ್ತಿಯಲ್ಲಿ ನಿಹಿತವಾಗತಕ್ಕದ್ದು.

63. ಈ ಅಧಿನಿಯಮದ ಅಡಿಯಲ್ಲಿ ಅಧಿಕಾರಗಳನ್ನು ಚಲಾಯಿಸುವ ಅಧಿಕಾರಿ ಅಥವಾ ಇತರ ವ್ಯಕ್ತಿಗೆ ಅಡ್ಡಿಯುಂಟು ಮಾಡಿರುವುದಕ್ಕಾಗಿ ದಂಡನೆ.- ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ಒಬ್ಬ ಅಧಿಕಾರಿಗೆ ಪ್ರದತ್ತವಾದ ಯಾವುದೇ ಅಧಿಕಾರವನ್ನು ಚಲಾಯಿಸುವಲ್ಲಿ ಅಥವಾ ಆತನಿಗೆ ವಹಿಸಿದ ಯಾವುದೇ ಪ್ರಕಾರ್ಯವನ್ನು ನಿರ್ವಹಿಸುವಲ್ಲಿ ಅಡ್ಡಿಪಡಿಸುವ ಯಾರೇ ವ್ಯಕ್ತಿಯು ಅಥವಾ ಅಂಥ ಅಧಿಕಾರವನ್ನು ಚಲಾಯಿಸುವಲ್ಲಿ ಅಥವಾ ಅಂಥ ಪ್ರಕಾರ್ಯವನ್ನು ನಿರ್ವಹಿಸುವಲ್ಲಿ ಅಂಥ ಅಧಿಕಾರಿಗೆ ಕಾನೂನು ಬದ್ಧವಾಗಿ ನೆರವಾಗುವ ಯಾವುದೇ ಇತರ ವ್ಯಕ್ತಿಯು ಅಥವಾ ಅಂಥ ಅಧಿಕಾರಿ ಅಥವಾ ವ್ಯಕ್ತಿಯು ಮಾಡಿದ ಯಾವುದೇ ಕಾನೂನುಬದ್ಧ ನಿರ್ದೇಶನವನ್ನು ಪಾಲಿಸುವಲ್ಲಿ ವಿಫಲನಾದ ಯಾರೇ ವ್ಯಕ್ತಿಯು ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯೊಂದಿಗೆ ದಂಡಿತನಾಗತಕ್ಕದ್ದು.

64. ಅಪರಾಧಗಳ ದುಷ್ಪ್ರೇರಣೆಗಾಗಿ ದಂಡನೆ.- ಈ ಅಧಿನಿಯಮದ ಅಡಿಯಲ್ಲಿ ದಂಡನೀಯವಾದ ಯಾವುದೇ ಅಪರಾಧ ಕೃತ್ಯ ಮಾಡುವುದಕ್ಕೆ ಪ್ರಚೋದಿಸಿದ ಅಥವಾ ದುಷ್ಪ್ರೇರಿಸಿದ ಯಾರೇ ವ್ಯಕ್ತಿಯು ಅಪರಾಧ ನಿರ್ಣೀತನಾದಲ್ಲಿ, ಆ ಅಪರಾಧಕ್ಕಾಗಿ ಉಪಬಂಧಿಸಲಾದ ದಂಡನೆಯಿಂದ ದಂಡಿತನಾಗತಕ್ಕದ್ದು.

65. ಕಂಪನಿಗಳಿಂದ ಅಪರಾಧಗಳು:- (1) ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ಮಾಡಲಾದ ಯಾವುದೇ ನಿಯಮದ ಉಪಬಂಧಗಳ ಅಡಿಯಲ್ಲಿ ಅಪರಾಧವನ್ನು ಮಾಡುವ ವ್ಯಕ್ತಿಯು ಒಂದು ಕಂಪನಿಯಾಗಿದ್ದರೆ, ಅಪರಾಧವು ನಡೆದ ಕಾಲದಲ್ಲಿ ಆ ಕಂಪನಿಯ ವ್ಯವಹರಣೆಗಳ ನಿರ್ವಹಣೆಗಾಗಿ ಕಂಪನಿಯ ಪ್ರಭಾರದಲ್ಲಿದ್ದ ಮತ್ತು ಅದಕ್ಕೆ ಜವಾಬ್ದಾರಾಗಿದ್ದ ಪ್ರತಿಯೊಬ್ಬ ವ್ಯಕ್ತಿಯನ್ನು ಮತ್ತು ಕಂಪನಿಯನ್ನು ಆ ಅಪರಾಧದ ದೋಷಿಯೆಂದು ಭಾವಿಸತಕ್ಕದ್ದು ಮತ್ತು ತದನುಸಾರವಾಗಿ ಅವನು ತನ್ನ ವಿರುದ್ಧದ ವ್ಯವಹರಣೆಗೆ ಮತ್ತು ದಂಡನೆಗೆ ಗುರಿಯಾಗತಕ್ಕದ್ದು:

ಪರಂತು, ಈ ಉಪಪ್ರಕರಣದಲ್ಲಿ ಒಳಗೊಂಡಿರುವುದು ಯಾವುದೂ, ಅಂಥ ಅಪರಾಧವು ತನ್ನ ತಿಳಿವಳಿಕೆಗೆ ಬಾರದೆ ನಡೆಯಿತೆಂದು ಅಥವಾ ಅಂಥ ಅಪರಾಧವನ್ನು ತಡೆಗಟ್ಟಲು ತಾನು ಯುಕ್ತ ಜಾಗರೂಕತೆಯನ್ನು ವಹಿಸಿದ್ದೆನೆಂದು ಅಂಥ ಯಾರೇ ವ್ಯಕ್ತಿಯು ರುಜುವಾತುಪಡಿಸಿದರೆ, ಯಾವುದೇ ದಂಡನೆಗೆ ಅಂಥ ವ್ಯಕ್ತಿಯನ್ನು ಗುರಿಯಾಗುವಂತೆ ಮಾಡತಕ್ಕದ್ದಲ್ಲ.

(2) ಉಪಪ್ರಕರಣ (1)ರಲ್ಲಿ ಏನೇ ಒಳಗೊಂಡಿದ್ದರೂ, ಈ ಅಧಿನಿಯಮದ ಅಡಿಯಲ್ಲಿ ದಂಡನೀಯವಾದ ಒಂದು ಅಪರಾಧವನ್ನು ಕಂಪನಿಯು ಮಾಡಿರುವಲ್ಲಿ ಮತ್ತು ಆ ಅಪರಾಧವು ಕಂಪನಿಯ ಯಾವೊಬ್ಬ ನಿರ್ದೇಶಕ, ವ್ಯವಸ್ಥಾಪಕ, ಕಾರ್ಯದರ್ಶಿ ಅಥವಾ ಇತರ ಅಧಿಕಾರಿಯ ಸಮ್ಮತಿಯಿಂದ ಅಥವಾ ಪರೋಕ್ಷ ಸಮ್ಮತಿಯಿಂದ ಅಥವಾ ಅವನ ಕಡೆಯಿಂದಾದ ಯಾವುದೇ ನಿರ್ಲಕ್ಷ್ಯದ ಕಾರಣದಿಂದ ಅಪರಾಧವು ಸಂಭವಿಸಿತೆಂದು ಹೇಳಬಹುದಾಗಿದ್ದರೆ, ಅಂಥ ನಿರ್ದೇಶಕ, ವ್ಯವಸ್ಥಾಪಕ, ಕಾರ್ಯದರ್ಶಿ ಅಥವಾ ಇತರ ಅಧಿಕಾರಿಯನ್ನು ಸಹ ಆ ಅಪರಾಧದ ದೋಷಿಯೆಂದು ಭಾವಿಸತಕ್ಕದ್ದು ಮತ್ತು ತದನುಸಾರವಾಗಿ ಅವನು ತನ್ನ ವಿರುದ್ಧದ ವ್ಯವಹಾರಣೆಗೆ ಮತ್ತು ದಂಡನೆಗೆ ಗುರಿಯಾಗತಕ್ಕದ್ದು.

ವಿವರಣೆ:- ಈ ಪ್ರಕರಣದ ಉದ್ದೇಶಗಳಿಗಾಗಿ,-

(ಎ) "ಕಂಪನಿ, ಟ್ರಸ್ಟ್, ಫರ್ಮ್, ಸೊಸೈಟಿ" ಎಂದರೆ, ಅನುಕ್ರಮವಾಗಿ ಕಂಪನಿಗಳ ಅಧಿನಿಯಮ, 1956 (1956ರ ಅಧಿನಿಯಮ ಸಂಖ್ಯೆ 1)ರಲ್ಲಿ ಪರಿಭಾಷಿಸಿದ ಕಂಪನಿ, ಭಾರತೀಯ ನ್ಯಾಸ ಅಧಿನಿಯಮ, 1882 (1882ರ ಅಧಿನಿಯಮ ಸಂಖ್ಯೆ 2)ರಲ್ಲಿ ಪರಿಭಾಷಿಸಿದ ಟ್ರಸ್ಟ್, ಭಾರತೀಯ ಪಾಲುದಾರಿ ಅಧಿನಿಯಮ, 1932 (1932ರ ಅಧಿನಿಯಮ ಸಂಖ್ಯೆ 9)ರಲ್ಲಿ ಪರಿಭಾಷಿಸಿದ ಫರ್ಮ್, ಕರ್ನಾಟಕ ಸೊಸೈಟಿಗಳ ನೋಂದಣಿ ಅಧಿನಿಯಮ, 1960 (1960ರ ಕರ್ನಾಟಕ ಅಧಿನಿಯಮ ಸಂಖ್ಯೆ 17)ರಲ್ಲಿ ಪರಿಭಾಷಿಸಿದ ಸೊಸೈಟಿ ಅಥವಾ ಇತರ ವ್ಯಕ್ತಿಗಳ ಸಂಘವನ್ನು ಒಳಗೊಳ್ಳುತ್ತದೆ; ಮತ್ತು

(ಬಿ) "ನಿರ್ದೇಶಕ" ಎಂದರೆ :-

- (i) ಕಂಪನಿಯ ಸಂಬಂಧದಲ್ಲಿ ಕಂಪನಿಗಳ ಅಧಿನಿಯಮ, 1956ರ 2ನೇ ಪ್ರಕರಣದ (13)ನೇ ಉಪಪ್ರಕರಣದಲ್ಲಿ ಪರಿಭಾಷಿಸಿದಂಥ ನಿರ್ದೇಶಕ ಮತ್ತು ಪಾಲುದಾರ ಎಂದರೆ ಫರ್ಮಿನ ಪಾಲುದಾರ;
- (ii) ಸೊಸೈಟಿ, ಟ್ರಸ್ಟ್ ಅಥವಾ ಇತರ ವ್ಯಕ್ತಿಗಳ ಸಂಘದ ಸಂದರ್ಭದಲ್ಲಿ, ಸಂದರ್ಭಾನುಸಾರವಾಗಿ ಸೊಸೈಟಿ, ಟ್ರಸ್ಟ್ ಅಥವಾ ಇತರ ಸಂಘದ ಅಧಿನಿಯಮ ಅಥವಾ ನಿಯಮಗಳ ಸಂಬಂಧಪಟ್ಟ ಉಪಬಂಧಗಳ ಅಡಿಯಲ್ಲಿ ವ್ಯವಹಾರಗಳ ನಿರ್ವಹಣೆಯನ್ನು ಹೊಂದಿರುವ ಸೊಸೈಟಿ, ಟ್ರಸ್ಟ್ ಅಥವಾ ಇತರ ಸಂಘದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ.

66. ತೊಂದರೆಗಳನ್ನು ನಿವಾರಿಸುವ ಅಧಿಕಾರ.- (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಅಧಿಸೂಚನೆಯ ಅಥವಾ ಆದೇಶದ ಮೂಲಕ ತೊಂದರೆಯ ನಿವಾರಣೆಗಾಗಿ ಅಗತ್ಯ ಅಥವಾ ವಿಹಿತವೆಂದು ತನಗೆ ಕಂಡುಬರುವಂಥ ಮತ್ತು ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಐದು ವರ್ಷಗಳ ಅವಧಿಯು ಮುಕ್ತಾಯವಾದ ತರುವಾಯ ಈ ಪ್ರಕರಣದ ಅಡಿಯಲ್ಲಿ ಯಾವುದೇ ಅಧಿಸೂಚನೆ ಅಥವಾ ಆದೇಶವನ್ನು ಹೊರಡಿಸತಕ್ಕದ್ದಲ್ಲ.

(2) ಉಪಪ್ರಕರಣ (1)ರ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸತಕ್ಕದ್ದು.

67. ರಾಜ್ಯ ಸರ್ಕಾರದ ನಿಯಮಗಳ ರಚನಾಧಿಕಾರ.- (1) ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಧಿಸೂಚನೆಯ ಮೂಲಕ ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಪ್ರತಿಯೊಂದು ನಿಯಮವನ್ನು, ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಒಂದು ಅಧಿವೇಶನ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಅದು ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನವು ಮುಕ್ತಾಯವಾಗುವುದಕ್ಕೆ ಮೊದಲು ಉಭಯ ಸದನಗಳು ಆ ನಿಯಮದಲ್ಲಿ ಯಾವುದೇ ಮಾರ್ಪಾಡು ಮಾಡಲು ಒಪ್ಪಿದರೆ ಅಥವಾ ಆ ನಿಯಮವನ್ನು ರಚಿಸತಕ್ಕದ್ದಲ್ಲವೆಂದು ಉಭಯ ಸದನಗಳು ಒಪ್ಪಿದರೆ ತದನಂತರ ಅಂಥ ನಿಯಮವು ಹಾಗೆ ಮಾರ್ಪಾಟಾದ ರೀತಿಯಲ್ಲಿ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಯಾವುದೇ ಅಂಥ ಮಾರ್ಪಾಡು ಅಥವಾ ರದ್ದತಿಯು ಆ ನಿಯಮದ ಅಡಿಯಲ್ಲಿ ಈ ಮೊದಲು ಮಾಡಲಾದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವನ್ನುಂಟು ಮಾಡತಕ್ಕದ್ದಲ್ಲ.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ರಾಜ್ಯ ಒಕ್ಕಲಿಗರ ಸಂಘ (ರಿ), ಬೆಂಗಳೂರು, ಇವರು ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದೆ ಬಂದಿರುತ್ತಾರೆ. ಪ್ರಖ್ಯಾತ ಸಂಸ್ಥೆಯೊಂದರಿಂದ ಖಾಸಗಿ ವಿಶ್ವವಿದ್ಯಾಲಯದ ಸ್ಥಾಪನೆಯು ಶಿಕ್ಷಣದ ಅವಶ್ಯಕತೆಯಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ವಿಸ್ತರಿಸುವುದಕ್ಕೆ ಖಚಿತವಾಗಿಯೂ ನೆರವಾಗುವುದು. ಇದು ಉನ್ನತ ಶಿಕ್ಷಣ ವಲಯದಲ್ಲಿ ಒಟ್ಟು ದಾಖಲಾತಿ ಪ್ರಮಾಣದ ಏರಿಕೆಯನ್ನೂ ಸಹ ಹೆಚ್ಚಿಸುತ್ತದೆ.

ರಾಜ್ಯ ಒಕ್ಕಲಿಗರ ಸಂಘ (ರಿ), ಬೆಂಗಳೂರು, ಇವರ ಮೂಲಕ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ, ಎಂಬ ಹೆಸರಿನ ಏಕಾತ್ಮಕ ಸ್ವರೂಪದ ಖಾಸಗಿ ವಿಶ್ವವಿದ್ಯಾಲಯದ ಸ್ಥಾಪನೆಗೆ ಉಪಬಂಧ ಕಲ್ಪಿಸುವುದು ಅವಶ್ಯವೆಂದು ಪರಿಗಣಿಸಲಾಗಿದೆ.

ಈ ಖಾಸಗಿ ವಿಶ್ವವಿದ್ಯಾಲಯವು ವಿಜ್ಞಾನಗಳು, ಇಂಜಿನಿಯರಿಂಗ್‌ನ ಎಲ್ಲಾ ವಿಭಾಗಗಳು, ವ್ಯವಸ್ಥಾಪನೆ, ವಾಣಿಜ್ಯ, ಸಮಾಜ ವಿಜ್ಞಾನ ಹಾಗೂ ಮಾನವಿಕ ಶಿಕ್ಷಣ ವಿಷಯಗಳಲ್ಲಿ ಆನ್ವಯಿಕ ವಿಶ್ವವಿದ್ಯಾಲಯ ಶಿಕ್ಷಣವನ್ನು ಉತ್ತೇಜಿಸುವುದು ಮತ್ತು ಪ್ರಗತಿಯನ್ನು ಸಾಧಿಸುವುದು.

ಅದಕ್ಕನುಸಾರವಾಗಿ, ರಾಜ್ಯ ಒಕ್ಕಲಿಗರ ಸಂಘ (ರಿ), ಬೆಂಗಳೂರು, ಮೂಲಕ ಖಾಸಗಿ ವಲಯದಲ್ಲಿ ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸಿ ನಿಗಮಿತಗೊಳಿಸುವುದಕ್ಕಾಗಿ ಹೊಸ ಶಾಸನವನ್ನು ಅಧಿನಿಯಮಿತಗೊಳಿಸುವುದು ಅತ್ಯವಶ್ಯಕವಾಗಿದೆ.

ಆದ್ದರಿಂದ, ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಪ್ರತ್ಯಾಯೋಜಿತ ಶಾಸನ ರಚನಾಧಿಕಾರ ಕುರಿತು ಜ್ಞಾಪನ ಪತ್ರ

ಖಂಡ 41 :	(1)ನೇ ಉಪಖಂಡವು, ವಿಶ್ವವಿದ್ಯಾಲಯದ ನೌಕರರ ನೇಮಕಾತಿಯ ನಿಬಂಧನೆಗಳು ಮತ್ತು ಷರತ್ತುಗಳನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 48 :	(2)ನೇ ಉಪಖಂಡವು, ಶಾಶ್ವತ ಶಾಸನಬದ್ಧ ದತ್ತಿ ನಿಧಿ ಹೂಡಿಕೆಯ ವಿಧಾನವನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 52 :	48, 49, 50 ಮತ್ತು 51ನೇ ಪ್ರಕರಣಗಳ ಅಡಿಯಲ್ಲಿ ಸ್ಥಾಪಿಸಿದ ನಿಧಿಗಳನ್ನು ನಿಯಂತ್ರಿಸುವ ಮತ್ತು ನಿರ್ವಹಿಸುವಂಥ ವಿಧಾನವನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 59 :	(3)ನೇ ಉಪಖಂಡವು, ಸರ್ಕಾರವು ನೀಡುವ ನಿರ್ದೇಶನಗಳನ್ನು ಆಡಳಿತ ವರ್ಗವು ಪಾಲಿಸುವ ಕಾಲಮಿತಿಯನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
	(4)ನೇ ಉಪಖಂಡವು, ವಿಶ್ವವಿದ್ಯಾಲಯದ ಅಥವಾ ಅದರ ಯಾವುದೇ ಕೋರ್ಸುಗಳ ಸಮಾಪನಾ ವಿಧಾನದ ಕುರಿತು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
	(5)ನೇ ಉಪಖಂಡವು, ಕೊನೆಯ ಬ್ಯಾಚಿನ ವಿದ್ಯಾರ್ಥಿಗಳು ಅವರ ಕೋರ್ಸನ್ನು ಮುಕ್ತಾಯಗೊಳಿಸುವ ವಿಧಾನದ ಕುರಿತು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 60 :	(1)ನೇ ಉಪಖಂಡವು, ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ವೆಚ್ಚವನ್ನು ಭರಿಸುವ ವಿಧಾನದ ಕುರಿತು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 61 :	(8)ನೇ ಉಪಖಂಡವು, ವಿಶ್ವವಿದ್ಯಾಲಯದಲ್ಲಿ ಹಿತಾಸಕ್ತಿಯುಳ್ಳ ವ್ಯಕ್ತಿಗೆ ಸರ್ಕಾರವು ಪಾವತಿ ಮಾಡುವಂಥ ವಿಧಾನ ಮತ್ತು ಅಂಥ ಸಮಯದ ಕುರಿತು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 67 :	(1)ನೇ ಉಪಖಂಡವು, ಈ ಅಧಿನಿಯಮಗಳ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಪ್ರಸ್ತಾವಿತ ಶಾಸನ ರಚನಾಧಿಕಾರದ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿದೆ.

ಡಾ.ಅಶ್ವಥ್ ನಾರಾಯಣ್ ಸಿ.ಎನ್.

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ
ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ವಿದ್ಯುನ್ಮಾನ
ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು
ಜೀವನೋಪಾಯ ಮಂತ್ರಿ.

ಎಂ.ಕೆ. ವಿಶಾಲಾಕ್ಷಿ

ಕಾರ್ಯದರ್ಶಿ

ಕರ್ನಾಟಕ ವಿಧಾನಸಭೆ



KARNATAKA LEGISLATIVE ASSEMBLY

FIFTEENTH LEGISLATIVE ASSEMBLY

FOURTEENTH SESSION

RAJYA VOKKALIGARA SANGHA UNIVERSITY BILL, 2022

(LA Bill No. 36 of 2022)

A Bill to establish and incorporate in the State of Karnataka a University of unitary in nature in private sector by the Rajya Vokkaligara Sangha (R), Bengaluru to promote and undertake the advancement of applied University education in Pure Sciences, Technology, all branches of Engineering, Management, Commerce, Social Sciences and Humanities for the matters connected therewith or incidental thereto.

Whereas it is expedient to establish and incorporate in the State of Karnataka a University of unitary in nature in private sector by the Rajya Vokkaligara Sangha (R), Bengaluru to promote and undertake the advancement of applied University Education in Pure Sciences, all branches of Engineering, Management, Commerce, Social Sciences and Humanities for the matters connected therewith or incidental thereto for the purposes hereinafter appearing.

Be it enacted by the Karnataka State Legislature in the seventy third year of the Republic of India as follows:-

CHAPTER-I PRELIMINARY

1. Short title, extent and commencement.— (1) This Act may be called the Rajya Vokkaligara Sangha University Act, 2022.

(2) It extends to the whole of the State of Karnataka.

(3) It shall come into force on such date as the Government may, by notification, in the official Gazette, appoint.

2. Definitions. – In this Act, unless the context otherwise requires,-

- (a) “Academic Council” means the Academic Council of the University as specified in section 26;
- (b) “Agenda Matters” means all the matters and business to be designated in the Statutes each of which can be either included in the Agenda or be taken up for discussion and decision at a meeting of the Board of Governors or the Board of Management or any Committees or other authorities as the case may be, only subject to the prior written approval of the Chancellor, consenting to the passing of such matters and business at such a meeting;
- (c) “Board of Governors” means the Board of Governors of the University as specified in section 24;

-
- (d) “Board of Management” means the Board of Management of the University as specified in section 25;
 - (e) “Chancellor”, “Vice-Chancellor”, “Pro Vice-Chancellor” means respectively the Chancellor, Vice Chancellor and Pro Vice Chancellor of the University;
 - (f) “Campus” means a campus established, maintained by the University, situated within the State;
 - (g) “Committees” means the committees formed under this Act or by the various functionaries of the University as the case may be and includes the Nomination Committee, the Finance Committee and such other committees;
 - (h) “Constituent College” means a college or institution established and maintained by the University;
 - (i) “Finance Committee” means the Finance Committee of the University as specified in section 28;
 - (j) “Government” means the Government of Karnataka;
 - (k) “National Regulatory Bodies” means a body established by the Central Government for laying down norms and conditions for ensuring academic standards of higher education, such as University Grants Commission, All India Council of Technical Education, National Council of Teacher Education and includes the Government;
 - (l) “Prescribed” means prescribed by rules made by the Government under this Act;
 - (m) “Principal in relation to a Constituent College” means the head of the Constituent College and includes, where there is no Principal or in the absence of the Principal appointed, the Vice-Principal or any other person for the time being appointed to act as Principal;
 - (n) “Registrar” means the Registrar of the University;
 - (o) “Regional Centre” means a centre established or maintained by the University for the purpose of coordinating and supervising the work of Study Centres in any region within the State and for performing such other functions as may be conferred on such centre by the Board of Management;
 - (p) “Society” means Rajya Vokkaligara Sangha (R), Bengaluru;
 - (q) “Private University” means a university duly established through a state Act by a sponsoring body viz., a Society registered under the Societies Registration Act 1860, or any other corresponding law for the time being in force in a State of a Public Trust or a company registered under section 25 of the Companies Act, 1956;
 - (r) “Sponsoring Authority” or “Sponsoring Body” in relation to this Act means the society;
 - (s) “State” means the State of Karnataka;
 - (t) “Statutes” and “Regulations” means respectively, the Statutes and Regulations of the University made under this Act;

- (u) “Study Centre” means a centre within the State established and maintained by the University for the purpose of advising, counseling or for rendering any other assistance required by the students in the context of education;
- (v) “Teacher” means and includes a Professor, Associate Professor, Assistant Professor, appointed as per University Grants Commission or All India Council of Technical Education regulations drawing salary as per pay scale of University Grants Commission or All India Council of Technical Education norms as applicable or such other person as maybe appointed for imparting instruction as per University Grants Commission or All India Council of Technical Education norms and drawing salary as per pay scale of University Grants Commission or All India Council of Technical Education norms as applicable or conducting or to guide research in the University or in a constituent college and includes the Principal of constituent college in conformity with the norms specified by the University Grants Commission;
- (w) “University” means “Rajya Vokkaligara Sangha University”;
- (x) “University Grants Commission” means the Commission established under section 4 of the University Grants Commission Act, 1956 (Central Act 3 of 1956);and
- (y) “Visitor” means the visitor of the University as specified in section 12.

CHAPTER-II

THE UNIVERSITY AND SPONSORING BODY

3. Proposal for the establishment of the University.- (1) The Society shall have the right to establish the University of unitary in nature subject to and in accordance with the provisions of this Act.

(2) The proposal to establish a University shall be made to the Government by the Society.

(3) The proposal shall contain the following particulars, namely:-

- (i) the objects of the University along with the details of the Society;
- (ii) the extent and status of the University and the availability of land and land shall be in the name of the society;
- (iii) the nature and type of programmes of study and research to be undertaken by the University during a period of five academic years immediately following the commencement date;
- (iv) the nature of faculties, courses of study and research proposed to be started;
- (v) the campus development such as buildings, equipment and structural amenities;
- (vi) the phased outlays of capital expenditure for a period of five academic years immediately following the commencement date;

-
- (vii) the item-wise recurring expenditure, sources of finance and estimated expenditure for each student;
 - (viii) the scheme for mobilizing resources and the cost of capital thereto and the manner of repayments to each source;
 - (ix) the scheme of generation of funds internally through the recovery of fees from students, revenues anticipated from consultancy and other activities relating to the objects of the University and other anticipated incomes;
 - (x) the details of expenditure on unit cost, the extent of concessions or rebates in fees, freeship and scholarship for students belonging to economically weaker sections and the fees structure indicating varying rate of fees, if any, that would be levied on students who are either non resident Indians or persons of Indian origin or sponsored by non resident Indians or person of Indian origin and students of nationalities other than India.
 - (xi) the years of experience and expertise in the concerned discipline at the command of the Society as well as the financial resources;
 - (xii) the system for selection of students to the courses of study at the University; and
 - (xiii) status of fulfillment of such other conditions as may be required by the Government under this Act to be fulfilled before the establishment of the University.

(4) A Screening Committee shall be constituted by the Government consisting of three members who are Ex-officio members of Karnataka State Higher Education Council to examine the proposals received from the Society, which shall make recommendations to the Government for the establishment of the University.

4. Establishment of the University.- (1) Where the Government, after considering the recommendations of the Screening Committee and holding such inquiry as it may deem necessary, is satisfied that,-

- (i) the Society has ability to run an University with sufficient infrastructure,
- (ii) is the sole owner of land to the extent of twenty acres;
- (iii) land in the name of society to the extent specified below in accordance with its location, namely:-

(a) The Land shall be in single block or two blocks only including whole area in the limits of Bruhat Bengaluru Mahanagara Palike as well as Bengaluru metropolitan Region Development Authority;

(b) It shall be in single block or two blocks within the limits of Mysuru, Mangaluru, Hubballi-Dharwad, Belagavi, Kalaburagi, Tumakuru, Ballari, Shivamogga, Davangere and Vijayapura Municipal Corporation and related planning areas.

(c) Single block or two blocks in the Places other than the places specified in clause (a) and (b):

Provided that, the university shall fulfill all other conditions specified in Government Order No. ED/449/URC/2016, dated: 24.01.2017 and with amendments.

Based on the furnished particulars required in sub-section (3) of section 3, the Government may direct the Society to establish the permanent Statutory Endowment Fund as specified in section 48.

(iv) Adequate financial resources for creating the specified Statutory Funds and conducting the University affairs; and experience or expertise in running higher Education Institutions.

(2) After the establishment of the Permanent Statutory Endowment Fund, the Government may, by notification, in the official Gazette, accord sanction for establishment of the University of unitary in nature in the State by the name of Rajya Vokkaligara Sangha University.

(3) The headquarters of the University shall be at Sriganda Kaval, Yashvantpur Hobli, Bengaluru North Taluk, Bengaluru and V.V puram, Basavanagudi, Bengaluru. The University shall have Campuses or Regional Centres, Study Centres anywhere in Karnataka after five years of establishment of the University subject to the prior permission of the University Grants Commission and then the Government.

(4) The First Chancellor, the First Vice- Chancellor, the First Pro-Vice- Chancellor, the First members of the Board of Governors, First members of the Board of Management and the Academic Council and all persons who may hereafter become such officers or members, so long as they continue to hold such office or membership, shall constitute a body corporate and can sue and be sued in the name of the University.

(5) On sanction for the establishment of the University under sub-section (2), the land and other movable and immovable properties acquired, created, arranged or built by the Society for the purpose of the University shall vest in the University.

(6) In all suits and other legal proceedings by or against the University, the pleading shall be signed and verified by, and all processes in such suits and proceedings shall be issued to and be served on the Registrar.

(7) The land, building and other properties of the University shall not be used for any purpose other than incidental to the objects of the University.

(8) The University shall fulfill the minimum criteria in terms of programmes, faculty, infrastructural facilities, financial viability, etc., as laid down from time to time by the University Grants Commission and other concerned statutory bodies such as the All India Council for Technical Education (AICTE), the National Council for Teacher Education (NCTE).

(9) The courses of studies prescribed for a first degree and/or the post-graduate degree or diploma programmes shall have been formally approved by the respective academic bodies of the university, such as Board of Studies, Academic council and Governing or Executive Council and Board of Governors.

(10) The programmes of study leading to a degree and/or a post-graduate degree or diploma offered by the university shall conform to the relevant regulations

or as per University Grants Commission or the concerned statutory body as amended from time to time.

(11) The university shall provide all the relevant information relating to the first degree and post graduate degree or diploma programme(s) including the curriculum structure, contents, teaching and learning process, examination and evaluation system and the eligibility criteria for admission of students, to the University Grants Commission on a proforma prescribed by the University Grants Commission prior to starting of these programmes and the same shall also be published in the university website as mandatory disclosure and a copy of it shall also be submitted to the Government.

(12) The University Grants Commission on detailed examination of the information made available as well as the representations and grievances received by it from the students as well as concerned public relating to the deficiencies of the proposed programmes not conforming to various University Grants Commission Regulations, shall inform the concerned university about any shortcomings in respect of conformity to relevant regulations, for rectification. The university shall offer the programmes only after necessary rectification. The University shall inform immediately about such reports from University Grants Commission to the Government and also about the action taken report on such rectifications recommended by the University Grants Commission.

(13) The admission procedure and fixation of fees shall be in accordance with the norms/guidelines prescribed by the University Grants Commission and other concerned statutory bodies and the Government as a part of mandatory disclosure the University shall disclose the number of seats sanctioned for each programme, intake and detailed fees structure on its website for information of all stakeholders.

(14) The University Grants Commission and the Government may cause periodic inspection of the university and its off-campus centres, study centres, off-shore campuses etc., offering its programmes. For this purpose, the University Grants Commission and the Government may call for all relevant information from the university, as provided in the University Grants Commission (Returns of Information by Universities) Rules, 1979 as amended from time to time.

(15) After inspection and assessment of the university providing first degree and/or post graduate degree or diploma courses, the University Grants Commission may indicate to the university any deficiency and non-conformity with the relevant University Grants Commission Regulations and give it reasonable opportunity to rectify the same. If the Commission is satisfied that the private university has, even after getting an opportunity to do so, failed to comply with the provisions of any of the Regulations, the Commission may pass an order prohibiting the private university from offering any course for the award of the first degree and

/ or the post – graduate degree or diploma, as the case may be, till the deficiency is rectified. The university shall communicate the directions given to them by University Grants Commissions within fifteen days to the Government.

(16) The University Grants Commission and the Government may take necessary action against the university awarding a first degree and / or a post-graduate degree or diploma and also for the institution of which prior approval was not taken from the Government by the University which are not specified by the University Grants Commission, and inform the public in general through a public notification. The university continuing such programmes and awarding unspecified degrees shall be liable for penalty under section 24 of the University Grants Commission Act, 1956 (Central Act 03 of 1956).

5. Grants and Financial Assistance.- The University shall be self- financing and shall neither make a demand nor shall be entitled to any maintenance grant-in-aid or any other financial assistance from the State or any other body or corporation owned or controlled by the State:

6. Power to establish constituent College, additional campuses, Regional Centres or Study Centres.- The University may have Constituent Colleges, Regional Centres, additional campuses and Study Centres at such places in the State as it deems fit after the completion of five years after its establishment with prior approval and subject to the prior permission of the University Grants Commission and then the Government.

7. Objects of the University.- The University shall employ a broad range of strategies to achieve its vision and objectives of the University Grants Commission,-

- (i) to provide instruction, teaching, training, research, consultancy and development in various disciplines in areas such Pure Sciences, Technology all branches of Engineering, Management, Commerce, Social Sciences and Humanities including other allied fields of development and make provisions for research, advancement and dissemination of knowledge on these fields;
- (ii) to design and deliver high quality training, capacity building and development systems for teachers in higher and professional education, administrators and professionals working in Government, Public and Private Sectors and development professionals in other systems;
- (iii) to develop resource centres to contribute to quality education;
- (iv) to establish Campuses and have study centres, Constituent Colleges and Regional Centres at various locations in Karnataka after a period of five years and to contribute and develop an understanding of educational changes in Technical and professional education and social and human development as per norms of the University Grants Commission subject to the prior permission of the University Grants Commission and then the Government.
- (v) to institute degrees, diplomas, certificates and other academic distinctions like award of credits on the basis of successful completion of academic work evaluated through multiple methods of assessment;

- (vi) to collaborate with any other universities, research institutions, non-profit organizations, industry association, professional, associations or other organizations, to conceptualize, design, develop and offer specific educational and research programmes, training programmes and exchange programmes for students, faculty members and others;
- (vii) to disseminate knowledge and develop a public debate on issues of education and allied development fields through seminars, conferences, executive education programmes, community development programmes, publications and training programmes and events;
- (viii) to undertake programmes for development and training of faculty and researchers of the University in partnership with any other institutions of quality with prior approval of the Government;
- (ix) to undertake collaborative research and advocacy with any organizations with prior approval of the Government;
- (x) to undertake necessary or expedient action to pursue and promote the objectives of the University; and
- (xi) to pursue any objectives as may be approved by the Government for the enhancement of the education and other development sectors.

8. Powers of the University. - The University shall have the following powers, namely:-

- (i) to establish and maintain Campuses, Regional Centres and Study Centres in Karnataka after five years from the date of establishment of the University as may be determined by the University from time to time in the manner laid down by the Statutes subject to the prior permission of the University Grants Commission and then the Government.
- (ii) to carry out all such other activities as may be necessary or feasible in furtherance of the object of the University;
- (iii) to confer degrees or other academic distinctions in the manner and under conditions laid down in the Statutes;
- (v) to institute and award fellowships, scholarships and prizes, awards, medals etc., in accordance with the Statutes;
- (vi) to demand and receive such fees, bills, invoices and collect charges as may be fixed by this Act, Statutes and rules.
- (vii) to make provisions for extracurricular activities for students and employees;
- (viii) to make appointments of the Faculty, officers and employees of the University or a Constituent College, Campuses, Regional Centres and Study Centres;
- (ix) to receive voluntary donations and gifts of any kind not prohibited by any Law for the time being in force and to acquire, hold, manage, maintain and dispose of any movable or immovable property, including

-
- society and endowment properties for the purpose of the University or a Constituent College or a Campus, Regional Centres and Study Centres;
- (x) to institute and maintain hostels and to recognize places of residence for students of the University or a Constituent College;
 - (xi) to supervise and control the residence and to regulate the discipline among the students and all categories of employees and to lay down the conditions of service of such employees, including the Code of Conduct for the students and employees;
 - (xii) to create academic, administrative and support staff and other necessary posts;
 - (xiii) to co-operate and collaborate with other Universities in such a manner and for such purposes as the University may determine from time to time.
 - (xiv) to organize and conduct refresher courses, orientation courses, workshops, seminars and other programmes for teachers, lesson writers, evaluators and other academic staff;
 - (xv) to determine standards of admission to the University or a Constituent College, Regional Centres, Study Centres with the approval of Academic Council and to make admission of students of Karnataka not less than the extent provided in this Act;
 - (xvi) to do all such other acts or things whether incidental to the powers aforesaid or not, as may be necessary to further the objects of the University;
 - (xvii) to institute Degrees, Diplomas, Certificates and other academic distinctions with the prior approval of the Government and University Grants Commission on the basis of regular or online examination or online evaluation or any other method of evaluation approved by the University Grants Commission and the Government;
 - (xviii) to provide for the preparation of instructional materials, including films, cassettes, tapes, video cassettes, CD, VCD, Pen Drives and other software and other relevant electronic and print media;
 - (xix) to raise, collect, subscribe and borrow money with the approval of the Board of Governors whether on the security of the property of the University, for the purposes of the University;
 - (xx) to acquire and takeover and run the management of any other educational institutions with the prior approval of the Government;
 - (xxi) to acquire properties with the prior approval of the Board of Management; and
 - (xxii) to undertake any other activities connected with or incidental to above objectives of the University.
 - (xxiii) Mandatory skill Development Courses shall be conducted by the University.

9. University open to all classes, Castes, creed, gender or nation.-The University admissions shall be open to all persons irrespective of caste, class, creed, gender or nation. The criteria for admission programme wise and the detailed notification of the time line for admission and the available intake programme wise along with the prescribed fees including a break up of fees shall be notified as a part of mandatory disclosure on the University's website:

Provided that, forty percent of the admissions in all courses of the university shall be reserved for the students of Karnataka State and admissions shall be done as below,-

(i) for Technical and professional Courses admission shall be done on the basis of the merit list through a Common Entrance Test conducted by the Central Government or Government or its agency, as the case may be or through any method as specified by the Government from time to time;

(ii) in case of all non-technical courses the admission shall be done on the basis of the merit list prepared on the basis of marks obtained in the respective qualifying exams or through any method as specified by the Government from time to time:

Provided further that, seats in the above cases in this section shall be allotted as per merit and reservation policy of the Government framed from time to time.

10. Powers of the Sponsoring Body.- The Sponsoring Body shall have the following powers with reference to the University, each of which may be exercised by the Sponsoring Body at its discretion, namely:-

- (i) to appoint or re-appoint or terminate the appointment of the Chancellor;
- (ii) to constitute the first Board of Governors of the University;
- (iii) to nominate the chairperson of the Board of Governors;
- (iv) to nominate three persons as members of the Board of Governors;
- (v) to nominate two persons as members of the Board of Management;
- (vi) to determine the source of funds to be contributed to the University Endowment Fund;
- (vii) to determine the application and spending of monies by the University; and
- (viii) to resolve any conflict at the meeting of the Board of Governors in the manner provided for in this Act.

CHAPTER-III

OFFICERS OF THE UNIVERSITY

11. Officers of the University. - The following shall be the officers of the University, namely:-

- (i) The Visitor;
- (ii) The Pro-visitor;
- (iii) The Chancellor;
- (iv) The Pro-Chancellor;

-
- (v) The Vice-Chancellor;
 - (vi) The Pro Vice-Chancellor;
 - (vii) Deans of faculties;
 - (viii) The Registrar;
 - (ix) The Finance Officer; and
 - (x) Such other officers as may be declared by the Statutes to be officers of the University.

12. The Visitor.- (1) His Excellency the Governor of Karnataka shall be the Visitor of the University and the visitor may offer suggestions for the improvement of the functioning of the University.

(2) The Visitor shall preside at the convocation of the University for conferring degrees and diplomas.

(3) The Visitor shall have the following powers, namely:-

- (i) to call for any paper or information relating to the affairs of the University; and
- (ii) on the basis of the information received by the Visitor and if they are satisfied that any order, proceedings or decision taken by any authority of the University is not in conformity with the Act, Regulations, or Rules, they may issue such directions as they may deem fit in the interest of the University and the directions so issued shall be complied with by all the concerned.

13. The Pro-Visitor.- (1) The Hon'ble Minister for Higher Education, Government of Karnataka shall be the Pro-Visitor of the University. -

(2) The Pro-Visitor shall, when the Visitor is absent, preside at the Convocation of the University for conferring degrees and diplomas.

14. The Chancellor.- (1) The Chancellor shall be appointed by the Sponsoring Body.

(2) A nominee of the Sponsoring Body shall be the first Chancellor, who shall hold for life or till he demits office.

(3) The subsequent Chancellor shall be a Managing Committee Member of the Sponsoring Body.

(4) The Sponsoring Body may appoint Pro-Chancellor.

(5) The subsequent, Chancellor so appointed shall hold the office as determined by the Sponsoring Body.

(6) The Chancellor shall have such powers as may be conferred on him by this Act or the Statutes made there under, which shall include the following powers, namely:-

- (i) to function as the head of the University;

- (ii) to preside at all convocations of the University in absence of visitor and pro-visitor;
- (iii) to function as a Chairperson of the Board of Governors of the University;
- (iv) to appoint or re-appoint or terminate the appointment of the Vice-Chancellor, in accordance with the provisions of this Act and the Statutes;
- (v) to propose the appointment of the Pro Vice-Chancellor, the Dean, the Registrar and the Finance Officer;
- (vi) to appoint the first Pro Vice-Chancellor and the Finance Officer;
- (vii) to constitute the first Board of Management, the Finance Committee, the Research Council and the Academic Council;
- (viii) to approve the Agenda matters in the manner provided for in the Act; and
- (ix) to resolve a conflict (excluding conflicts at a meeting of the Board of Governors) in the manner provided in this Act.

(7) In the event of there being a conflict inter-se between the functionary or body and any other functionary or body of the University, then the issue shall be referred to the Chancellor and the decision of the Chancellor in respect of such issue shall be final and binding on the University.

15. The Pro-Chancellor.- (1) The Pro-Chancellor shall be appointed by the Sponsoring Body for a term of not exceeding four years prescribe by the Sponsoring Body subject to other terms and conditions as may be laid down in the statutes.

(2) The Pro-Chancellor shall exercise all powers of the Chancellor in his absence and shall be assigned any additional duties with prior written Approval of the Chancellor.

(3) The Pro-Chancellor shall chair all the Committees, meetings and convocations in the absence of the Chancellor.

16. The Vice-Chancellor.- (1) The Vice- Chancellor shall be appointed for a term of four years by the Chancellor subject to other terms and conditions as may be laid down by the Statutes from among three persons recommended by the Nomination Committee constituted in accordance with the provisions of sub- section (2). The Vice-Chancellor shall not continue in office after the age of sixty seven years.

(2) The Nomination Committee referred to in sub-section (1) shall consist of the following persons, namely:-

- (i) One person nominated by the Sponsoring Body, who shall be the convener of the nomination committee.
- (ii) One person nominated by the Board of Governors; and
- (iii) One person nominated by the Academic Council;

(3) The Nomination Committee shall, on the basis of merit, recommend three persons suitable to hold the office of the Vice-Chancellor and forward the same to the Chancellor along with a concise statement showing the academic qualifications and other distinctions of each person.

(4) The Vice-Chancellor shall be the Principal Executive and Academic Officer of the University and shall exercise general supervision and control over the affairs of the University and give effect to the decisions of the authorities of the University:

Provided that, where any matter, other than the appointment of a Teacher is of urgent nature requiring immediate action and the same could not be immediately dealt with by any officer or the authority or other body of the University empowered by or under this Act to deal with it, the Vice-Chancellor may take such action as he may deem fit with the prior written approval of the Chancellor.

(5) The Vice- Chancellor shall exercise such other powers and perform such other duties as may be laid down by the Statutes or the Rules:

Provided that, where in the opinion of the Vice-chancellor, any decision of any authority of the university is outside the powers conferred by this Act or Statutes, Regulations or Rules made there under or is likely to be prejudicial to the interests of the university, he shall request the concerned authority to revise its decision within fifteen days from the date of its decision and in case the authority refuses to revise such decision wholly or partly or fails to take any decision within fifteen days, then such matter shall be referred to the Chancellor and his decision thereon shall be final.

(6) The services of the Vice- Chancellor can be terminated by the Chancellor with the approval of the Board of Governors after following the principles of natural justice and after providing an opportunity to present their case including, for termination on, disciplinary grounds.

(7) The Vice-Chancellor shall preside at the Convocation of the University in the absence of the Visitor, the Pro-Visitor, the Chancellor and the Pro-Chancellor.

17. The Pro Vice-Chancellor.- The Vice- Chancellor shall appoint not more than three pro-vice Chancellors with the written approval of the Chancellor in such manner in such manner as prescribed by the statutes and they shall exercise such powers and perform such duties as may be laid down by the Statutes.

18. Deans of faculties.- Deans of faculties shall be appointed by the Vice-Chancellor in such manner and they shall exercise such powers and perform such duties as may be laid down by the Statutes.

19. Appointments in the University.-All appointments in sections 15,16, 17and 18 in the University shall be as per regulations of existing University Grants Commission and other Regulatory Authorities.

20. The Registrar.- (1) The Registrar shall be appointed by the Chancellor in such manner and on such terms and conditions as may be laid down by the Statutes.

(2) All contracts as defined in statutes shall be entered into, and signed by the Registrar on behalf of the University.

(3) The Registrar shall have the power to authenticate records on behalf of the University and shall exercise such other powers and perform such other duties as may conferred by the statutes or may be required from time to time, by the Chancellor or the Vice-Chancellor.

(4) The Registrar shall be responsible for the due custody of the records and the common seal of the University and shall be bound to place before the Chancellor, the Vice-Chancellor or any other authority all such information and documents as demanded.

21. The Finance Officer.- The Finance Officer shall be appointed by the Vice-Chancellor with the written approval of the Chancellor in such manner and he shall exercise such powers and perform such duties as may be laid down by the Statutes.

22. Other Officers.- The manner of appointment, terms and conditions of service and powers and duties of the other officers of the University shall be such as may, be specified by Statutes. .

CHAPTER – IV

AUTHORITIES OF THE UNIVERSITY

23. Authorities of the University.- The following, shall be the authorities of the University, namely:-

- (i) The Board of Governors;
- (ii) The Board of Managements;
- (iii) The Academic Council;
- (iv) The Research and Innovation Council;
- (v) The Finance Committee; and
- (vi) Such other authorities as may be declared by the Statutes to be the authorities of the University.

24. The Board of Governors and its powers.-(1) The Board of Governors shall consist of the following, namely:-

- (i) The Chancellor - Chairperson;
- (ii) The Pro-Chancellor - Member;
- (iii) The Vice-Chancellor - Member;
- (iv) The Secretary to the Government in the Higher Education Department or by their nominee not below the rank of Deputy Secretary - Ex-Officio Member;
- (v) One expert from the field of management, finance or any other specialized, including administration to be nominated by the Government – Member;
- (vi) Three persons nominated by the Sponsoring Body of whom one shall be woman- Members; and
- (vii) The Pro Vice-Chancellor who shall be a non-voting member.

(2) The Registrar shall be non-voting member Secretary of Board of Governors.

(3) The tenure of office of the members of the Board of Governors, appointment of members, other than Government nominees, renewal and removal, etc: shall be such as may be laid down by the Statutes.

(4) All meetings of the Board of Governors shall always be chaired by the Chancellor and in his absence by any one of the nominees of the Chancellor. If Chancellor has not nominated any person to Chair such a meeting, members present in the meeting shall elect the Chairperson for that meeting only from among themselves by a simple majority.

(5) Quorum for all meetings of the Board of Governors shall be three members attending and voting at such meeting:

Provided that, the presence of either the Chancellor or one nominee of the Sponsoring Body and in the absence of the Chancellor or one nominee of Sponsoring Body, the Vice Chancellor, shall always be necessary to form the quorum for any meeting of the Board of Governors.

(6) The Board of Governors shall be the Principal Governing Body of the University and shall have the following powers, namely:-

- (i) to appoint the Statutory Auditors of the University;
- (ii) to lay down policies to be pursued by the University;
- (iii) to review decisions of the other authorities of the University if they are not in conformity with the provisions of this Act, or the Statutes or the Rules;
- (iv) to take decision about voluntary winding up of the University with approval of Government;
- (v) to approve proposals for submission to the Government; and
- (vi) to take such decisions and steps as are found desirable for effectively carrying out the objects of the University.

(7) The Board of Governor shall, meet at least fourtimes a year.

(8) The Board of Governors shall meet at such time and place as may be specified by Statute.

(9) The agenda and proceedings of the Board of Governors shall be put up on the website of the University as a part of Mandatory Disclosures, in addition to the proceedings of the meeting shall be live stream.

25. The Board of Management.-(1) The Board of Management shall consist of the following, namely:-

- (ii) The Vice Chancellor;
- (iii) The Pro-Vice Chancellors;
- (iv) The Registrar;
- (v) Two nominees of the Sponsoring Body; and
- (vi) Two Deans of the faculties as nominated by the Vice Chancellor.

(2) The Vice Chancellor shall be the Chairperson of the Board of Management and the Registrar shall be the Secretary of the Board of Management.

(3) The Board of management shall be the executive body of the University. The powers and functions of the Board of Management shall be such as may be specified by the statutes.

(4) All meetings of the Boards of Management shall always be chaired by the Vice Chancellor and in the absence of the Vice Chancellor, by the nominee of the Sponsoring Body and where the Sponsoring Body has not nominated any nominees, then by any other member as elected by the members present in the meeting;

(5) In the event of a conflict of opinion at the meeting of the Board of Management, the issue shall be referred to the Chancellor and the decision of the Chancellor in respect of such issue shall be final and binding on the University.

(6) The agenda and proceedings of the Board of management shall be put up on the website of the University as a part of mandatory disclosures.

26. The Academic Council. -(1) The Academic Council shall consist of the following, namely: -

- (i) The Vice-Chancellor - Chairperson.
- (ii) The Pro Vice Chancellor - Member.
- (iii) The Registrar - Secretary.
- (iv) Such other members not more than thirty members as may be specified by the Statutes.

(2) The Academic Council shall be the principal academic body of the University and shall, subject to the provisions of this Act, the Statutes, Regulations and the Rules, and as per Regulations of existing University Grants Commission, relevant Rules and Regulations of Government of India and Government of Karnataka to co-ordinate and exercise general supervision over the academic policies of the University. The agenda and proceedings of the Academic Council shall be put up on the website of the University as a part of Mandatory Disclosures.

27. The Research and Innovation Council.- (1) Research and Innovation Council shall be the Principal Research and Innovation Council of the University and shall provide the larger holistic vision of the kind of research to be undertaken by the University, including prioritization of the research areas. Research and Innovation Council shall, subject to the provisions of this Act, the Statutes, the Regulations and the Rules, co-ordinate and exercise general, supervision over the Innovation and Research policies of the University.

(2) The Research and Innovation Council shall consist of the following, namely:-

- (i) The Vice- Chancellor - Chairperson.
- (ii) The Pro Vice-Chancellor - Member.
- (iii) The Dean of Research - Secretary.
- (iv) Head of the Department of Innovation - Member.

-
- | | | |
|----------------------------|---|----------|
| (v) Deans of all Faculties | - | Members. |
|----------------------------|---|----------|
- (vi) Such other members not more than thirty members as may be specified in the Statutes.

28. The Finance Committee.-(1) The Finance Committee shall consist of the following, namely:-

- | | | |
|---|---|--------------|
| (i) The Chancellor or his Nominee | - | Chairperson. |
| (ii) The Pro-Chancellor | - | Member. |
| (iii) The Vice-chancellor | - | Member. |
| (iv) The Registrar | - | Member. |
| (v) The Finance Officer | - | Secretary. |
| (vi) One nominee of the Sponsoring Body | - | Member. |
- (vii) Such other members not more than thirty members as may be specified in the Statutes.

(2) The Finance Committee shall be the principal financial body of the University to take care of financial matters and shall, subject to the provisions of this Act, Rules and Statutes and as per Regulations of existing University Grants Commission, relevant Rules and Regulations of Government of India and Government of Karnataka to co-ordinate and exercise general supervision over the financial matters of the University. The agenda and proceedings of the Finance Committee shall be put up on the website of the University as a part of Mandatory Disclosures.

29. Other Authorities.- The constitution, powers and functions of the other authorities of the University shall be such as may be specified by the statutes.

30. Disqualification for membership of an Authority or Body.- A person shall be disqualified for being a member of any of the authorities of bodies of the University, if he,-

- (a) is of unsound mind and stands so declared by a competent court;
- (b) is an undischarged insolvent;
- (c) has been convicted of any offence involving moral turpitude;
- (d) conducting or engaging himself in private coaching classes;
- (e) has been punished for indulging in or promoting unfair practice in the conduct of any examination, in any form, anywhere; and
- (f) as and when the Board of Governors were to form an opinion in writing that a Member of any of the authorities or bodies is unfit to hold the post.

31. Proceedings not invalidated on account of vacancy.- No act or proceedings of any authority of the University shall be invalid merely by reason of the existence of any vacancy or defect in the constitution of the authority.

32. Provisions pertaining to Agenda matters.- (1) No Agenda Matter shall be either included in the Agenda for or taken up for discussion and decided in, the meeting

of the Board of Governors or the Board of Management or any Committees without obtaining the Prior written approval of the Chancellor.

(2) In the event of breach of any provisions of this Act, the Chancellor shall be entitled at all time to immediately take remedial action by reversing all decisions taken by any functionary or body of the University in breach of the provisions of the Act and consequent upon the pursuit of such a remedial action all such actions taken by the functionary or body of the University in breach of the provisions of the Act shall deemed to be null and void, ab-initio and consequently the status quo ante shall prevail in respect of the matter or decision in breach.

CHAPTER-V

STATUTES AND REGULATIONS

33. Statutes.-Subject to the provisions of this Act and Rules and Regulations of the UGC and other Regulatory Authorities, the Statues may provide for any matter relating to the Universities and Staff as given below namely:-

- (i) the procedure for transaction of business of the Authorities of the University and the composition of bodies not specified in this Act;
- (ii) Subject to section 52, the operation of the permanent statutory endowment fund, University endowment fund, the general fund and the development fund;
- (iii) the terms and conditions of appointment of the Vice-Chancellor, the Registrar and the Finance Officer and their powers and functions;
- (iv) the mode of recruitment and the terms and conditions of service of the other officers, Teachers and employees of the University;
- (v) the procedure for resolving disputes between the University and its officers, Faculty members, employees and students;
- (vi) creation, abolition or restructuring of departments and faculties;
- (vii) the manner of co-operation with other Universities or institutions of higher learning;
- (viii) the procedure for conferment of honorary degrees;
- (ix) provisions regarding grant of free ships and scholarships;
- (x) policies in respect of seats in different courses of studies and the procedure of admission of students to such courses;
- (xi) policy relating to the fees chargeable from students for various courses of studies as per the provisions of this Act;
- (xii) institution of fellowships, scholarships, studentships, free ships, medals and prizes;
- (xiii) procedure for creation and abolition of posts; and
- (xiv) any other matters which may be decided by the Board of Governors or required to be provided by statutes under this Act.

34. Statutes how made.- (1) The first statutes framed by the Board of Management shall be submitted to the Board of Governors for its approval.

(2) The Board of Governors shall consider the First Statutes, submitted by the Board of Management and shall give its approval thereon with such modifications, if any, as it may deem necessary.

(3) The University shall publish the First Statutes, as approved by the Board of Governors in the University Notification, and thereafter, the First Statutes shall come into force from the date of its publication.

35. Power to amend the Statutes.- The Board of Governors may, make new or additional Statutes or amend or repeal the Statutes.

36. Regulations.- (1) Subject to the provisions of this Act and Rules and Regulations of University Grants Commissions and other Regulatory Authorities, the statutes may provide for all or any of the following matters, namely:-

- (i) admission of students to the University and their enrolment and continuance as such;
- (ii) the courses of study to be laid down for all degrees and other academic distinctions of the University;
- (iii) the award of degrees and other academic distinctions;
- (iv) the conditions of the award of fellowships, scholarships, studentships, medals and prizes;
- (v) the conduct of examinations and the conditions and mode of appointment and duties of examining bodies, examiners invigilators, tabulators and moderators;
- (vi) the fees to be charged for admission to the examinations, degrees and other academic distinctions of the University;
- (vii) the conditions of residence of the students at the University or a Constituent College;
- (viii) maintenance of discipline among the students of the University or a Constituent College; and
- (ix) all other matters as may be provided in the Statutes under the Act.

37. Academic Regulations how made.- The Academic Regulations shall be made by the Academic Council and approved by Board of Management.

38. Power to amend Regulations.- The Academic Council may, with the approval of the Board of Management, make new or additional academic regulations or amend or repeal the regulations.

39. Fixation of fee.-(1) The fee in respect of forty percent of the admissions in all courses of the university for which admissions are made through a Common Entrance Test conducted by the Government or Central Government or its agency under the proviso to section 9 shall be the fees, as fixed by the Government, for Government seats from time to time, in accordance with the consensual agreement entered into by the Government and

the University in accordance with the Karnataka Professional Educational Institutions (Regulation of Admission and Determination of Fee) Act, 2006 (Karnataka Act 8 of 2006). The fee in respect of forty percent of the admission in all other non-technical courses being offered in the university shall be the fees as fixed by the Government for these courses in Government Colleges.

(2) In respect of other seats of the University, the s shall be determined by the fee regulatory committee constituted under the chairpersonship of a Retired Judge of High Court in accordance with the provisions of section 6 of the Karnataka Professional Educational Institutions (Regulation of Admission and Determination of Fee) Act, 2006 (Karnataka Act 8 of 2006). For the purpose of this section, the University shall be deemed to be the Private Unaided Professional Educational Institution.

(3) The Committee shall look into the compliance of the university in the admissions vis-à-vis the statutory and regulatory authorities and collection of fees.

CHAPTER - VI

MISCELLANEOUS

40. Publication of Mandatory Disclosures in the University website.- The University shall publish in its official website, the Act, Regulations, Public Notices and other instructions of concerned National Accreditation Body and the Acts, Rules, Regulations, Orders, Circulars and instructions of the Government. And also the proceedings of every meeting of the Board of Governors, Board of Management, the Academic Council, The Finance Committee within 48 hours of the signature on the proceedings of the said meeting by the Competent Authority. The details of the Programmes/Courses offered by the University, its sanctioned intake, eligibility for enrolment, fees structure, details of permanent, adjunct and temporary Faculty Programme wise, Department wise shall also mandatorily be published and updated on the website of the University. The Annual Report of the university and the Annual Accounts shall also be published mandatorily on the website of the university. The Information sent by the University to the University Grants Commission for inspection purpose, the information sent by the university to the University Grants Commission for ascertaining their norms and standards and compliance report submitted by university to UGC shall also be mandatorily published on its website.

41. Conditions of service of employees.- (1) Every employee shall be appointed under a written contract subject to such terms and conditions as may be specified by statutes and regulations or prescribed if any by rules which shall be kept in the University and a copy of which shall be furnished to the employee concerned.

(2) Disciplinary action against the employees shall be governed by the procedure specified in the Statutes.

(3) Any dispute arising out of the contract between the University and an employee shall, be resolved in the manner provided for in the written contract and in accordance with the Statutes and as per existing Regulations of the University Grants Commission.

42. Right to appeal.- In case of disciplinary actions by the University against its employee or student, the aggrieved employee or students shall have a right to appeal to

such authority as specified by the statutes and as per existing University Grants Commission, relevant Government of India and Government of Karnataka Rules and Regulations.

43. Provident or Pension Fund.- The University shall constitute for the benefit of its employees such provident or Pension Fund and provide such insurance scheme as it may deem fit in such manner and subject to such conditions as may be specified by the statutes and the laws in force.

44. Disputes as to constitution of University authorities and bodies.- If any question arises as to whether any person has been duly elected or appointed as, or is entitled to be a member of any authority or other body of the University, the matter shall be referred to the Chancellor.

45. Constitution of Committees.- Any other authority of the University mentioned in section 29, shall be empowered to constitute a committee of such authority, consisting of such members of such authority and having such powers as the authority may deem fit.

46. Filling of casual vacancies.- Any casual vacancy among the members, other than ex-officio members of any Authority or body of the University shall be filled in the same manner in which the member whose vacancy is to be filled up, was chosen, and the person filling the vacancy shall be a member of such authority or body for the residual term for which the person in whose place he would have been a member.

47. Transitional provisions.- Notwithstanding anything contained in any other provisions of this Act and the Statutes,-

- (i) the first Vice-Chancellor and Pro Vice-Chancellor, if any shall be appointed by the Chancellor;
- (ii) the first Registrar and the first Finance Officer shall be appointed by the Chancellor; and
- (iii) the first Board of Management, the first Finance Committee, the first Innovation and Research Council and the first Academic Council shall be constituted by the Chancellor.

48. Permanent Statutory Endowment Fund.- (1) The University shall establish a Permanent Statutory Endowment Fund of at least rupees twenty five crores, jointly in the name of the Chancellor of the University and the Secretary to the Government, Higher Education Department, out of which at least rupees fifteen crores shall be in cash and remaining in the form of Bank Guarantee, which may be increased suo moto but shall not be decreased:

(2) The University shall have power to invest the permanent Statutory Endowment Fund in such manner as may be prescribed.

(3) The University may transfer any amount from the General Fund or the Development Fund to the permanent Statutory Endowment Fund. Excepting in the event of dissolution of the University, in no other circumstances can any monies' be transferred from permanent Statutory Endowment Fund for other purposes.

(4) Seventy five percent of the incomes received from permanent Statutory Endowment Fund shall be used for the purpose of development or general work of the University. The remaining twenty five percent shall be reinvested in the permanent Statutory Endowment Fund.

49. University Endowment Fund.- (1) The University shall establish a Endowment Fund having such funds as may be determined by the Sponsoring Body which can include donations and other funds received from time to time.

(2) The University shall have the power to invest the University Endowment Fund in a manner as may be specified by the Statutes.

(3) The University Endowment Fund is a self-imposed fund that the University desires to maintain voluntarily and invest it responsibly to protect itself from financial challenges that may arise on account of pursuing social objectives and/or unforeseen circumstance.

(4) The University may transfer any amount from the General Fund or the development fund to the University Endowment Fund. Excepting in the event of dissolution of the University, in no other circumstances can any monies be transferred from the University Endowment Fund for other purposes.

(5) Eighty percent of the incomes received from the University Endowment Fund shall be used for the purposes of development or general work of the University. The remaining twenty percent shall be reinvested into the University Endowment Fund.

50. General Fund. - (1) The University shall establish a General Fund to which the following amount shall be credited, namely:-

- (i) all fees which may be charged by the University;
- (ii) all sums received from any other source not prohibited by any law for the time being in force;
- (iii) all contributions made to the University;
- (iv) all contributions or donations made in this behalf. by any other person or body which are not prohibited by any law for the time being in force.

(2) The funds credited to the General Fund shall be applied to meet all the recurring expenditure of the University.

51. Development fund.-(1) The University shall establish a Development Fund to which the following funds shall be credited, namely:-

- (i) all sums received from any other source for the purposes of the development of the University;
- (ii) all contributions made by the University;
- (iii) all contributions or donations made in this behalf by any other person or body; which are not prohibited by any law for the time being in force; and

(iv) all incomes received from the Permanent Statutory Endowment Fund.

(2) The funds credited to the Development Fund from time to time shall be utilized for the development of the University.

52. Maintenance of funds.- The funds established under sections 48, 49, 50 and 51 shall subject to general supervision and control of the Board of Governors, be regulated and maintained in such manner as may be prescribed.

53. Annual Report.- (1) The Annual Report of the University shall be prepared under the direction of the Board of Management and shall be submitted to the Board of Governors for its approval.

(2) The Board of Governors shall consider the annual report in its meeting and may approve the same with or without modification.

(3) A copy of the annual report duly approved by the Board of Governors shall be sent to the Visitor and the Government before 31st December following close of the financial year in March of each year. A copy of the Annual Report shall be published on the website of the University not later than 31st December of every year.

54. Accounts and audit.- (1) The annual accounts and balance sheet of the University shall be prepared under the direction of the Board of Management and all funds accruing to or received by the University from all source and all amount disbursed or Paid shall be entered in the account maintained by the University.

(2) The annual accounts of the University shall be audited by an auditor, who is a member of the Institute of Chartered Accountants of India, every year.

(3) A copy of the annual accounts and the balance sheet together with the audit report shall be submitted to the Board of Governors before 30th November following close of the financial year in 31st March of each year.

(4) The annual accounts, the balance sheet and the audit report shall be considered by the Board of Governors at its meeting and the Board of Governors shall forward the same to the visitor and the Government along with its observation thereon on or before 31st December of each year.

(5) In the event of any material alteration in the Report of the Auditors, the Government may issue directions to the University, to rectify the alterations and such directions shall be binding on the University.

(6) A copy of the annual accounts and audit report shall be published on the website of the University every year.

55. Mode of proof of University record.- A copy of any receipt, application, notice, order, proceeding or resolution of any authority or committee of the University or other documents in possession of the University or any entry in any register duly maintained by the University, if certified by the Registrar, shall be received as prima facie evidence of such receipt, application, notice, order, proceeding, resolution or document or the existence of entry in the register and shall be admitted as evidence of the matters and transaction therein recorded where the original thereof would, if produced, have been admissible in evidence.

56. Power of Government to issue directions.- The Government may give such directions to the University as in its opinion are necessary or expedient for carrying out the purposes of this Act or to give effect to any of the provisions contained therein or of any rules or orders made there under and the Board of Governor or the Board of management, as the case may be, of the University shall comply with every such direction.

57. Penalties.- (1) Whoever contravenes the provisions of this Act or the rules made thereunder or any examination matters or in matters relating to award of degrees or in giving marks cards shall on conviction be punishable with fine of not less than rupees fifty thousand which may extend to ten lakhs rupees or with an imprisonment for a term of not less than six months which may extend to two years or with both:

Provided that, where the University is also involved in committing the offence the permission letter granted under this Act to commence the University shall be withdrawn.

(2) A penalty under this section may be imposed without prejudice to the penalty specified in any other Act.

58. Power to enter and inspect.- Any officer not below the rank of Group 'A' officer authorized by the Government in this behalf, shall, subject to such conditions as may be specified therein under the Karnataka Educational Institutions (Prohibition of Capitation Fee) Act, 1984 (Karnataka Act 37 of 1984) shall be deemed to be the Officer authorized to exercise the same powers and discharge the same functions as provided under section 9 of that Act for the purposes of this Act.

59. Power to give direction for dissolution of the University.- (1) If the University proposes dissolution in accordance with the law governing its constitution or incorporation, it shall give at least six months prior notice in writing to the Government.

(2) The Karnataka State the Higher Education Council shall conduct periodical Inspection of University regarding,-

- (i) standard of Instructions for grant of degree;
- (ii) quality of Education;
- (iii) avoidance of commercialization of Higher Education; and
- (iv) contravention of the provisions of the Act, if any;

- and send report to the Government within ten days from the conduct of this inspection. The Inspection Report shall also be published on the website of the Karnataka State Higher Education Council.

(3) On identification of mismanagement, maladministration and indiscipline, the Government shall issue directions to the management of the University to set right the administration. If the direction is not followed within such time as may be prescribed, the right to appoint an administrator or winding up of University or take decision on for winding up of the University or any course thereof shall vest with the Government.

(4) The manner of winding up of the University or any course thereof shall be such as may be prescribed by the Government in this behalf:

Provided that, no such action shall be initiated without affording a reasonable opportunity to show cause to the University.

(5) On receipt of the notice referred to in sub-section (1) the Government shall, in consultation with the relevant Regulatory Authority make such arrangements for administration of the University from the proposed date of dissolution of the University or winding up of the course and until the last batch of students in regular courses of studies of the University complete their courses of studies in such manner as may be prescribed.

60. Expenditure of the University during dissolution.- (1) The expenditure of administration of the University during taking over period of its management under sub-section (5) of section 61 shall be met out of the Permanent Statutory Endowment Fund, the General Fund or the Development Fund in such manner as may be prescribed.

(2) If the fund referred to in sections 48, 49, 50 and 51 are not sufficient to meet the expenditure of the University during the taking over period of its management, such expenditure may be met by disposing of the properties or assets of the University, by the Government.

(3) Where the dissolution of the University is due to mismanagement or maladministration, the Government is at liberty to identify the persons responsible for such mismanagement or maladministration and to impose penalty as it deems fit. The right to appoint an Administrator or winding up of the University or taking any other course of action thereof shall vest with the Government.

61. Temporary taking over of management of the University in public interest.- (1) Notwithstanding anything contained in any Law for the time being in force in the State where based on inspection report of Higher Education Council it is found that any private university is violating the,-

- (a) standard of instructions for grant of degree;
- (b) quality of education;
- (c) avoidance of commercialization of Higher Education; or
- (d) the provisions of the Act in which it is established.

the Government is of opinion that, in spite of the directions by the Government, the university has not complied with it and has continued to mismanage, mal-administer and to practice indiscipline, then before directing for winding up of the management of the University, shall either in the public interest or in order to secure the proper management of the University be taken over, it may, after giving one month's notice to the Chancellor or Sponsoring Body in charge of the management of the University to make any representation, direct by notification, that the management of the University shall with effect on and from the date specified therein vest in the Government for a period of one year:

Provided that, if the Government is of the opinion that in order to secure the proper management of the University, it is expedient that such management shall continue to vest in the Government after the expiry of the said period of one year, it may issue direction for the continuance of management for a further period not exceeding one year as it may think fit, so however, the total period for which

management shall continue to vest in the Government shall not, in any case, exceed two years.

(2) The University referred to in sub-section (1), shall be deemed to include all assets, rights and lease holds, powers, authorities and privileges and all property, movable and immovable, including lands, buildings, stores instruments and vehicles, cash balances, revenue fund, investments and book debts and all other rights and interests arising out of such property as were immediately before the date of taking over of the management under sub-section (1) in the ownership, possession, power or control of the management of the University and all books of account, registers and all other documents of whatever nature relating thereto.

(3) All persons, in whom the management of the University vested immediately before the taking over shall, as from the date aforesaid, cease to be so vested and shall be deemed to have vacated their offices as such on the date aforesaid.

(4) Notwithstanding anything in any other law for the time being in force, no person who ceases to hold any office by reason of the provisions contained in sub-section (3) shall be entitled to claim any compensation for the premature termination of the contract of management or other arrangement or for the cessation of management or for the loss of office, as the case may be.

(5) Notwithstanding any judgment, decree or order of any court, tribunal or other authority or anything contained in any other law for the time being in force, every person in whose possession or custody or under whose control the University or any part thereof or any properties attached thereto vest shall transfer the same to the Administrative officer appointed by the Government for the purpose of carrying on the management of the University for and on behalf of the Government, or where no Administrative officer is appointed, to such other person as the Government may direct.

(6) For the removal of any doubt, it is hereby declared that any liability incurred by the management in relation to the Private University before the taking over shall be enforceable against the said Governing Council or sponsoring body and not against Government or the Administrative Officer.

(7) The amount payable in respect of the vesting in the Government, the University under sub-section (1) shall be an amount equal to the average net annual surplus income of the University during the period of its existence or the period of five consecutive accounting years immediately preceding the date of such vesting whichever is less:

Provided that, no such amount shall be payable if the sponsoring body or Governing Council under which the University is found makes provision for the running of the University.

(8) The amount payable under sub-section (7) shall subject to rules made under this Act, be paid by the Government to the person interested in the University in such manner and within such time as may be prescribed.

62. Relinquishment of management of the University.- (1) After the expiry of the period specified in sub-section (1) of section 61, the management of the University shall vest in accordance with the order, if any, of any court and if there be no such order, vest in the Governing Council or managing committee or sponsoring body (by whatever name called) of the University or such other body or person, as the case may be, entitled thereto.

(2) If at any time before the expiry of the period referred to in sub-section (1) of section 61, it appears to the Government that the purpose of vesting of the management of the University in the Government has been fulfilled or that for any other reason it is not necessary that the management of the University shall remain vested in the Government, it may, by order published in the official Gazette, relinquish the management of the University with effect from such date as may be specified in the order.

(3) On and from the date specified under sub- section (1) the management of the University shall be transferred in accordance with the order, if any, of any court, and if there be no such order, shall be transferred to the Governing Council or managing committee or sponsoring body (by whatever name called) of the University or such other body or person, as the case may be, entitled thereto.

63. Penalty for obstructing officer or other person exercising powers under this Act.- Any person who obstructs an officer of the Government in the exercise of any power conferred on him or in the performance of any function entrusted to him by or under this Act or any other person lawfully assisting such officer in the exercise of such power or in the performance of such function or who fails to comply with any lawful direction made by such officer or person shall be punished with fine which may extend to one lakh rupees.

64. Punishment for abetment of offences.- Whoever instigates or abets the commission of any offence punishable under this Act shall, on conviction, be punished with the punishment provided for the offence.

65. Offences by companies.- (1) Where an offence against any of the provisions of this Act or any rule made there under has been committed by a company, every person who at the time of the offence was committed, was in charge of and was responsible to the company for the conduct of business of the company, as well as the company, shall be deemed to be guilty of the offence and shall be liable to be proceeded against and punished accordingly:

Provided that, nothing contained in this sub-section shall render any such person liable to any punishment if he proves that the offence was committed

without his knowledge or that he has exercised all due diligence to prevent the commission of the such offence.

(2) Notwithstanding anything contained in sub-section (1), where any such offence has been committed by a company and it is proved that the offence has been committed with the consent or connivance of or is attributable to any neglect on the part of any director, manager, secretary or other officer of the company, such director, manager, secretary or other officer shall be deemed to be guilty of that offence and shall be liable to be proceeded against and punished accordingly.

Explanation.-For the purposes of this section:-

(a) “company, trust, firm, society” means respectively a company defined under the Companies Act, 1956 (Act No.1 of 1956), trust defined under the Indian Trust Act, 1882 (Act No.2 of 1882), firm defined in the Indian Partnership Act, 1932 (Act No.9 of 1932), Society defined in the Karnataka Societies Registration Act, 1960 (Karnataka Act 17 of 1960) or other association of individuals; and

(b) “director” in relation to:-

- (i) a company means the director as defined in sub-section (13) of section 2 of the Companies Act, 1956 and partner means a partner in the firm;
- (ii) a society, a trust or other association of individuals, means the person who is entrusted under the relevant provisions of the Act or rules of the society, trust or other association with management of the affairs of the society, trust or other association, as the case may be.

66. Removal of difficulties.- (1) If any difficulty arises in giving effect to the provisions of this Act, the Government may, by a notification or by order, make such provisions, which are not inconsistent with the provisions of this Act, as appear to it to be necessary or expedient, for removing the difficulty:

Provided that, no notification or order under this section shall be made after the expiry of a period of five years from the date of commencement of this Act.

(2) Every Order made under sub- section (1), shall, as soon as may be after it is made, be laid before the State Legislature.

67. Power to make rules by the Government.-(1) The Government may make rules by notification, to carry out the purposes of this Act.

(2) Every rule made under this Act shall be laid as soon, as may be after it is made before each House of the State Legislature while it is in session for a total period of thirty days which may be comprised in one session or in two or more successive sessions, and if, before the expiry of the session immediately following the session or the successive sessions aforesaid, both Houses agree in making any modification in the rule or both Houses agree that the rule should not be made, the rule shall thereafter have effect only in such modified form or be of no effect, as the case may be, so however, that any such modification or annulment shall be without prejudice to the validity of anything previously done under that rule.

STATEMENT OF OBJECTS AND REASONS

The Rajya Vokkaligara Sangha (R), Bengaluru has come forward to establish private University in the State. The establishment of a private University by a well known organization would certainly help in spreading the quality education to the students. This also accelerates the enhancement of gross enrolment ratio in Higher Education sector.

It is considered necessary to provide for establishment of a private university of unitary nature in the name of the Rajya Vokkaligara Sangha University by the Rajya Vokkaligara Sangha (R), Bengaluru.

This private University focuses on to promote and undertake the advancement of applied university education in Pure Sciences, all branches of Engineering, Management, Commerce, Social Sciences, Humanities and Programmes.

Accordingly, it becomes imperative to enact a new legislation for the establishment and incorporation of a University of unitary nature in private sector by the Rajya Vokkaligara Sangha (R), Bengaluru.

Hence, the Bill.

FINANCIAL MEMORANDUM

There is no extra expenditure involved in the proposed legislative measure.

MEMORANDUM REGARDING DELEGATED LEGISLATION

Clause 41:	Sub-clause (1), empowers the Government to prescribe by rules such terms and conditions of appointment of employees of the university.
Clause 48:	Sub-clause (2), empowers the Government to prescribe by rules such manner of investment of permanent statutory Endowment Fund.
Clause 52:	Empowers the Government to prescribe by rules to such manner to regulate and maintain the funds established under sections 48, 49, 50 and 51.
Clause 59:	Sub-clause (3), empowers the Government to prescribe by rules the time within which the management shall follow the direction issued by the Government. Sub-clause (4) empowers the Government to prescribe by rules the manner of winding up of the university or any course thereof. Sub-clause (5) empowers the Government to prescribe by rules in such manner the last batch of students shall complete their course of studies.
Clause 60:	Sub-clause (1), empowers the Government to prescribe by rules in such manner the expenditure of administration of the University during taking over period of its management shall be met out of the permanent Statutory Endowment Fund, General Fund or the Development Fund.
Clause 61:	Sub-clause (8) empowers the Government to prescribe by rules such manner and within such time the amount shall be paid by the Government to the person interested in the private universities.
Clause 67:	Sub-clause (1), empowers the Government to make rules for carrying out the purposes of the Act.

The proposed delegation of Legislative power is normal in character.

DR. ASHWATH NARAYAN C.N.

Minister for Higher Education,
IT & BT, Science and Technology,
Electronics and Skill Development,
Entrepreneurship and livelihood

M.K. VISHALAKSHI

Secretary
Karnataka Legislative Assembly